



**ಕರ್ನಾಟಕ ವಿಧಾನ ಪರಿಷತ್ತು
ನೂರ ಐವತ್ತೇಳನೆಯ ಅಧಿವೇಶನ**

ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025

(2025ರ ವಿಧಾನಸಭೆಯ ವಿಧೇಯಕ ಸಂಖ್ಯೆ-70)

(ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ)

ಶಿವಮೊಗ್ಗ ಜಿಲ್ಲೆಯ, ಸೊರಬ ತಾಲ್ಲೂಕಿನಲ್ಲಿರುವ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಅಭಿವೃದ್ಧಿ ಮತ್ತು ನಿರ್ವಹಣೆಗೆ ಒಂದು ಪ್ರಾಧಿಕಾರವನ್ನು ಸ್ಥಾಪಿಸುವುದಕ್ಕಾಗಿ ಒಂದು ವಿಧೇಯಕ.

ಶಿವಮೊಗ್ಗ ಜಿಲ್ಲೆಯ, ಸೊರಬ ತಾಲ್ಲೂಕಿನಲ್ಲಿರುವ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಗೊಳಿಸಲು ಮತ್ತು ಅದನ್ನು ನಿರ್ವಹಿಸಿಕೊಂಡು ಬರಲು ಹಾಗೂ ಅದಕ್ಕೆ ಸಂಬಂಧಪಟ್ಟ ಮತ್ತು ಪ್ರಾಸಂಗಿಕ ವಿಷಯಗಳಿಗಾಗಿ ಒಂದು ಪ್ರಾಧಿಕಾರವನ್ನು ಸ್ಥಾಪಿಸುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ -I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.-(1) ಈ ಅಧಿನಿಯಮವನ್ನು ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು, 2ನೇ ಪ್ರಕರಣದ (ಜೆ) ಖಂಡದಲ್ಲಿ ಪರಿಭಾಷಿಸಲಾದಂತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರದ ಪ್ರದೇಶಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು, ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು ಮತ್ತು ಈ ಅಧಿನಿಯಮದ ಬೇರೆ ಬೇರೆ ಉಪಬಂಧಗಳಿಗೆ ಬೇರೆ ಬೇರೆ ದಿನಾಂಕಗಳನ್ನು ಗೊತ್ತುಪಡಿಸಬಹುದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) "ಸೌಕರ್ಯ" ಎಂಬುದು ರಸ್ತೆಗಳು, ಬೀದಿಗಳು, ಸುರಂಗ ಮಾರ್ಗಗಳು, ದೀಪವ್ಯವಸ್ಥೆ, ಚರಂಡಿ ವ್ಯವಸ್ಥೆ, ನಿರ್ಮಲೀಕರಣ, ವಿದ್ಯುಚ್ಛಕ್ತಿ ಮತ್ತು ನೀರು ಸರಬರಾಜು ಅಥವಾ ಇತರ ಅನುಕೂಲಗಳು; ಲೋಕೋಪಯೋಗಿ ಕಾಮಗಾರಿಗಳು, ಮಾರುಕಟ್ಟೆ ಸ್ಥಳಗಳು, ಅಂಚೆ ಕಚೇರಿ, ಬ್ಯಾಂಕು, ಆಸ್ಪತ್ರೆಗಳು, ಚಿಕಿತ್ಸಾಲಯ, ಪೊಲೀಸು ಠಾಣೆ, ನ್ಯಾಯಬೆಲೆ ಅಂಗಡಿ, ಹಾಲಿನ ಕೇಂದ್ರ, ಗ್ರಂಥಾಲಯ, ಮನೋರಂಜನಾ ಕೇಂದ್ರಗಳು, ಪ್ರಾಧಿಕಾರವು ಯಾವುದೇ ಪ್ರಾಧಿಕೃತಗೊಳಿಸಿದ ಜನೋಪಯೋಗಿ ಸೇವೆಯ ಸೇವಾ ಕೇಂದ್ರಗಳು ಅಥವಾ ಇತರ ಸೌಲಭ್ಯಗಳು; ಮತ್ತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಇತರ ಸೌಕರ್ಯಗಳು ಒಳಗೊಳ್ಳುತ್ತವೆ;

(ಬಿ) "ಪ್ರಾಧಿಕಾರ" ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ;

(ಸಿ) "ಅಧ್ಯಕ್ಷ" ಎಂದರೆ, ಪ್ರಾಧಿಕಾರದ ಅಧ್ಯಕ್ಷ;

(ಡಿ) "ಆಯುಕ್ತ" ಎಂದರೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತ;

(ಇ) "ಸಮಿತಿ" ಎಂದರೆ, 18ನೇ ಪ್ರಕರಣದಡಿ ರಚಿಸಿದ ಜಿಲ್ಲಾ ಮಟ್ಟದ ಸಮಿತಿ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ;

(ಎಫ್) "ನಿಧಿ" ಎಂದರೆ, ಪ್ರಾಧಿಕಾರದ ನಿಧಿ;

(ಜಿ) "ಸದಸ್ಯ" ಎಂದರೆ, ಪ್ರಾಧಿಕಾರದ ಸದಸ್ಯ;

(ಎಚ್) "ವಿನಿಯಮಗಳು" ಎಂದರೆ, 38ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರಾಧಿಕಾರದ ವಿನಿಯಮಗಳು;

(ಐ) "ನಿಯಮಗಳು" ಎಂದರೆ, 37ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರಾಧಿಕಾರದ ನಿಯಮಗಳು;

(ಜೆ) "ಕಾರ್ಯದರ್ಶಿ" ಎಂದರೆ, 10ನೇ ಪ್ರಕರಣದ ಅಡಿಯಲ್ಲಿ ನೇಮಕ ಮಾಡಲಾದ ಪ್ರಾಧಿಕಾರದ ಕಾರ್ಯದರ್ಶಿ; ಮತ್ತು

(ಕೆ) "ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ" ಎಂಬುದು, ಅದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನ ಮತ್ತು ಶಿವಮೊಗ್ಗ ಜಿಲ್ಲೆಯ, ಸೊರಬ ತಾಲ್ಲೂಕಿನಲ್ಲಿರುವ ಚಂದ್ರಗುತ್ತಿಗೆ ಸೇರಿಕೊಂಡ ಎಲ್ಲಾ ಅಧೀನ ದೇವಸ್ಥಾನಗಳು, ಚಂದ್ರಗುತ್ತಿ ಪಟ್ಟಣದ ಇಡೀ ಪ್ರದೇಶ ಮತ್ತು ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರವು ಕಾಲಕಾಲಕ್ಕೆ ಆರ್ಜಿಸಬಹುದಾದ ಭೂ-ಪ್ರದೇಶ ಹಾಗೂ ರಾಜ್ಯಸರ್ಕಾರವು ಅಧಿಸೂಚನೆಯ ಮೂಲಕ ಘೋಷಿಸಬಹುದಾದಂಥ ಇತರೆ ಪ್ರದೇಶಗಳು ಇವುಗಳನ್ನು ಒಳಗೊಳ್ಳುತ್ತದೆ;

ಅಧ್ಯಾಯ - II

ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ರಚನೆ ಮತ್ತು ಅದರ ನೌಕರರು

3. ಪ್ರಾಧಿಕಾರದ ರಚನೆ:- (1) ಈ ಅಧಿನಿಯಮದ ಪ್ರಾರಂಭದ ತರುವಾಯ ಆದಷ್ಟು ಬೇಗನೆ, ಈ ಅಧಿನಿಯಮದ ಉದ್ದೇಶಗಳಿಗಾಗಿ, ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಎಂದು ಕರೆಯಲಾಗುವ ಒಂದು ಪ್ರಾಧಿಕಾರವನ್ನು ಸ್ಥಾಪಿಸತಕ್ಕದ್ದು.

(2) ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆಯ, ಸೊರಬ ತಾಲ್ಲೂಕಿನಲ್ಲಿರುವ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ತನ್ನ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರತಕ್ಕದ್ದು.

(3) ಪ್ರಾಧಿಕಾರವು, ಶಾಶ್ವತ ಉತ್ತರಾಧಿಕಾರ ಮತ್ತು ಸಾಮಾನ್ಯ ಮೊಹರನ್ನು ಹೊಂದಿರುವ, ಚರ ಮತ್ತು ಸ್ಥಿರ ಸ್ವತ್ತುಗಳೆರಡನ್ನು ಆರ್ಜಿಸುವ, ಧಾರಣ ಮಾಡುವ ಹಾಗೂ ವಿಲೆ ಮಾಡುವ ಮತ್ತು ಕರಾರು ಮಾಡಿಕೊಳ್ಳುವ ಅಧಿಕಾರವನ್ನು ಹೊಂದಿರುವ, ಮೇಲೆ ಹೇಳಿದ ಹೆಸರಿನ ಒಂದು ನಿಗಮಿತ ನಿಕಾಯವಾಗಿರತಕ್ಕದ್ದು ಮತ್ತು ಸದರಿ ಹೆಸರಿನಿಂದ ದಾವೆ ಹೂಡತಕ್ಕದ್ದು ಮತ್ತು ದಾವೆಗೆ ಗುರಿಯಾಗತಕ್ಕದ್ದು.

(4) ಪ್ರಾಧಿಕಾರವು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಪ್ರಭಾರದಲ್ಲಿರುವ ಮಂತ್ರಿ,	ಅಧ್ಯಕ್ಷರು
(ಬಿ)	ಜಿಲ್ಲಾ ಉಸ್ತುವಾರಿ ಮಂತ್ರಿ,	ಪದನಿಮಿತ್ತ ಉಪಾಧ್ಯಕ್ಷರು
(ಸಿ)	ಪ್ರವಾಸೋದ್ಯಮ ಪ್ರಭಾರದಲ್ಲಿರುವ ಮಂತ್ರಿ	ಪದನಿಮಿತ್ತ ಉಪಾಧ್ಯಕ್ಷರು
(ಡಿ)	ಚಂದ್ರಗುತ್ತಿ ಶ್ರೀ ರೇಣುಕಾಂಬ ಭಾಗಶಃ ಅಥವಾ ಪೂರ್ಣವಾಗಿ ಪ್ರತಿನಿಧಿಸುವ ಹಾಗೂ ಅದರ ಎಲ್ಲೆಗಳೊಳಗೆ ತಮ್ಮ ಚುನಾವಣಾ ಕ್ಷೇತ್ರವನ್ನು ಹೊಂದಿರುವ ಸಂಸತ್ ಸದಸ್ಯರು ಮತ್ತು ರಾಜ್ಯ ವಿಧಾನಮಂಡಲದ ಸದಸ್ಯರು;	ಪದನಿಮಿತ್ತ ಸದಸ್ಯರು
(ಇ)	ಪ್ರಾಧಿಕಾರದ ಅಧಿಕಾರವ್ಯಾಪ್ತಿಯೊಳಗೆ ಜಿಲ್ಲಾ ಅಥವಾ ತಾಲ್ಲೂಕನ್ನು ನೋಡಲ್ ಜಿಲ್ಲಾ ಅಥವಾ ತಾಲ್ಲೂಕನ್ನಾಗಿ ಆಯ್ಕೆ ಮಾಡಿಕೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರು	ಪದನಿಮಿತ್ತ ಸದಸ್ಯರು
(ಎಫ್)	ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರದ ಐತಿಹಾಸಿಕ ಹಿನ್ನೆಲೆ ಮತ್ತು ಸ್ಥಳಪುರಾಣದ ಬಗ್ಗೆ ಹೆಚ್ಚಿನ ಪರಿಚಯವಿರುವ ಅತಿ ಗಣ್ಯ ವ್ಯಕ್ತಿಗಳ ಪೈಕಿ ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಐದಕ್ಕೆ ಮೀರದ ಸದಸ್ಯರು, ಅವರಲ್ಲಿ ಕನಿಷ್ಠ ಒಬ್ಬರು ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಕ್ಕೆ ಸೇರಿದವರಾಗಿರತಕ್ಕದ್ದು ಮತ್ತು ಒಬ್ಬರು ಮಹಿಳೆಯಾಗಿರತಕ್ಕದ್ದು	ಸದಸ್ಯರು

(ಜಿ)	ಮುಖ್ಯ ಅಭಿಯಂತರರು (ಸಂಪರ್ಕ ಮತ್ತು ಕಟ್ಟಡ) ಲೋಕೋಪಯೋಗಿ ಇಲಾಖೆ ಅಥವಾ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಎಚ್)	ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರ್ಥಿಕ ಇಲಾಖೆ ಅಥವಾ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಐ)	ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ಮುಜರಾಯಿ) ಅಥವಾ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಜೆ)	ಸರ್ಕಾರದ ಪ್ರಧಾನ ಕಾರ್ಯದರ್ಶಿ, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಅಥವಾ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಕೆ)	ಆಯುಕ್ತರು, ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ	ಪದನಿಮಿತ್ತ ಸದಸ್ಯರು
(ಎಲ್)	ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ	ಪದನಿಮಿತ್ತ ಸದಸ್ಯರು
(ಎಂ)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಶಿವಮೊಗ್ಗ ಜಿಲ್ಲೆ;	ಪದನಿಮಿತ್ತ ಸದಸ್ಯರು
(ಎನ್)	ಪುರಾತತ್ವ ಮತ್ತು ವಸ್ತು ಸಂಗ್ರಹಾಲಗಳ ವಲಯ ನಿರ್ದೇಶಕರು ಭಾರತ ಸರ್ಕಾರ;	ಪದನಿಮಿತ್ತ ಸದಸ್ಯರು
(ಓ)	ಪುರಾತತ್ವ ಮತ್ತು ವಸ್ತು ಸಂಗ್ರಹಾಲಗಳ ಆಯುಕ್ತರು, ಕರ್ನಾಟಕ ಸರ್ಕಾರ, ಬೆಂಗಳೂರು	ಪದನಿಮಿತ್ತ ಸದಸ್ಯರು
(ಪಿ)	ಪ್ರಧಾನ ಅರ್ಚಕರು ಚಂದ್ರಗುಪ್ತಿ ಶ್ರೀ ರೇಣುಕಾಂಬ ದೇವಾಲಯ, ಶಿವಮೊಗ್ಗ.	ಪದನಿಮಿತ್ತ ಸದಸ್ಯರು
(ಕೂಸ್)	ಪ್ರಾಧಿಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ ಕಾರ್ಯದರ್ಶಿ

4. ಪದಾವಧಿ ಮತ್ತು ಸೇವಾ ಷರತ್ತುಗಳು.- (1) ರಾಜ್ಯ ಸರ್ಕಾರದ ಇಚ್ಛೆಗೊಳಪಟ್ಟು, ರಾಜ್ಯ ಸರ್ಕಾರವು ನಾಮನಿರ್ದೇಶಿಸಿದ ಸರ್ಕಾರೇತರ ಸದಸ್ಯರು ಮೂರು ವರ್ಷಗಳ ಅವಧಿಗೆ ಪದಧಾರಣೆ ಮಾಡತಕ್ಕದ್ದು:

(2) ಯಾವೊಬ್ಬ ಸರ್ಕಾರೇತರ ಸದಸ್ಯನು ತನ್ನ ಸಹಿಯೊಂದಿಗೆ ರಾಜ್ಯ ಸರ್ಕಾರಕ್ಕೆ ಬರೆಯುವ ಮೂಲಕ ತನ್ನ ಪದಕ್ಕೆ ರಾಜೀನಾಮೆ ನೀಡಬಹುದು ಆದರೆ ತನ್ನ ರಾಜೀನಾಮೆಯು ಅಂಗೀಕಾರವಾಗುವವರೆಗೂ ಪದದಲ್ಲಿ ಮುಂದುವರೆಯತಕ್ಕದ್ದು.

(3) ನಿಯಮಿಸಬಹುದಾದ ಅಂಥ ಭತ್ಯೆಗಳನ್ನು ಸರ್ಕಾರೇತರ ಸದಸ್ಯರು ಪಡೆಯತಕ್ಕದ್ದು.

5. ಸದಸ್ಯತ್ವಕ್ಕೆ ಅನರ್ಹತೆ.- ಒಬ್ಬ ವ್ಯಕ್ತಿಯು,-

(ಎ) ರಾಜ್ಯ ಸರ್ಕಾರದ ಅಭಿಪ್ರಾಯದಲ್ಲಿ ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ದೇಶನಾಗಿದ್ದು ಕಾರಾವಾಸದ ಶಿಕ್ಷೆಗೆ ಗುರಿಯಾಗಿದ್ದರೆ; ಅಥವಾ

(ಬಿ) ಅಸ್ವಸ್ಥ ಚಿತ್ತದವನಾಗಿದ್ದರೆ ಮತ್ತು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿತನಾಗಿದ್ದರೆ; ಅಥವಾ

(ಸಿ) ಅವಿಮುಕ್ತ ದಿವಾಳಿಯಾಗಿದ್ದರೆ; ಅಥವಾ

(ಡಿ) ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ಒಡತನ ಹೊಂದಿರುವ ಅಥವಾ ನಿಯಂತ್ರಣ ಹೊಂದಿರುವ ಒಂದು ನಿಕಾಯ ಅಥವಾ ನಿಗಮದ ಸೇವೆಯಿಂದ ತೆಗೆದು ಹಾಕಲಾದ ಅಥವಾ ವಜಾ ಮಾಡಲಾದ ವ್ಯಕ್ತಿಯಾಗಿದ್ದರೆ; ಅಥವಾ

(ಇ) ಪ್ರಾಧಿಕಾರದ ಆದೇಶದಿಂದ ಮಾಡಲಾದ ಯಾವುದೇ ಕಾಮಗಾರಿಯಲ್ಲಿ ಅಥವಾ ಪ್ರಾಧಿಕಾರದೊಡನೆ ಅಥವಾ ಅದರ ಅಡಿಯಲ್ಲಿ ಅಥವಾ ಅದರ ಮೂಲಕ ಅಥವಾ ಅದರ ಪರವಾಗಿ ಮಾಡಿಕೊಂಡ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಸ್ವಯಂ ತಾನೇ ಅಥವಾ ಒಬ್ಬ ಪಾಲುದಾರನ ಅಥವಾ ಏಜೆಂಟಿನ ಮೂಲಕ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ಷೇರನ್ನು ಅಥವಾ ಹಿತಾಸಕ್ತಿಯನ್ನು ಹೊಂದಿದ್ದರೆ; ಅಥವಾ

(ಎಫ್) ಪ್ರಾಧಿಕಾರದ ಪರವಾಗಿ, ವೇತನ ಪಡೆಯುವ ನ್ಯಾಯವಾದಿಯಾಗಿ ನಿಯೋಜಿತನಾಗಿದ್ದರೆ ಅಥವಾ ಪ್ರಾಧಿಕಾರದ ವಿರುದ್ಧವಾಗಿ ನ್ಯಾಯವಾದಿಯ ನಿಯೋಜನೆಯನ್ನು ಒಪ್ಪಿಕೊಂಡಿದ್ದರೆ,

-ಅವನು ಸದಸ್ಯನಾಗಿ ನೇಮಕ ಹೊಂದಲು ಮತ್ತು ಸದಸ್ಯನಾಗಿರಲು ಅನರ್ಹನಾಗತಕ್ಕದ್ದು:

ಪರಂತು, ಒಬ್ಬ ವ್ಯಕ್ತಿಯು, ಪ್ರಾಧಿಕಾರದ ವ್ಯವಹಾರಗಳಿಗೆ ಸಂಬಂಧಪಟ್ಟ ಯಾವುದೇ ಜಾಹೀರಾತನ್ನು ಪ್ರಕಟಿಸಿರುವ ಯಾವುದೇ ವೃತ್ತ ಪತ್ರಿಕೆಯಲ್ಲಿ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂಬ ಕಾರಣ ಮಾತ್ರದಿಂದಲೇ (ಇ) ಖಂಡದ ಅಡಿಯಲ್ಲಿ ಅನರ್ಹನಾಗತಕ್ಕದ್ದಲ್ಲ ಅಥವಾ ಸದರಿ ಖಂಡದ ಅರ್ಥ ವ್ಯಾಪ್ತಿಯಲ್ಲಿ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಯಾವುದೇ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂದು ಭಾವಿಸತಕ್ಕದ್ದಲ್ಲ.

6. ಸದಸ್ಯನನ್ನು ತೆಗೆದು ಹಾಕುವುದು.- (1) ರಾಜ್ಯ ಸರ್ಕಾರವು ಸದಸ್ಯರೊಬ್ಬರನ್ನು, ಆತನು,-

(ಎ) 5ನೇ ಪ್ರಕರಣದಲ್ಲಿ ಹೇಳಲಾದ ಅನರ್ಹತೆಗಳಲ್ಲಿ ಯಾವುದೇ ಅನರ್ಹತೆಗೆ ಒಳಪಟ್ಟರೆ;

ಪರಂತು ಯಾವ ಸದಸ್ಯರನ್ನೂ, ಆತ ಆ ಪ್ರಕರಣದ (1)ನೇ ಉಪ ಪ್ರಕರಣದ (ಇ) ಖಂಡದಲ್ಲಿ ಹೇಳಲಾದ ಅನರ್ಹತೆಗೆ ಒಳಗಾಗಿದ್ದಾನೆಂಬ ಕಾರಣದ ಮೇಲೆ, ಸದರಿ ಪ್ರಸ್ತಾವದ ವಿರುದ್ಧ ತನ್ನ ಅಹವಾಲನ್ನು ಸಲ್ಲಿಸಲು ಅವನಿಗೆ ಒಂದು ಅವಕಾಶವನ್ನು ಕೊಟ್ಟು ಹೊರತು, ತೆಗೆದು ಹಾಕತಕ್ಕದ್ದಲ್ಲ; ಅಥವಾ

(ಬಿ) ಕಾರ್ಯ ನಿರ್ವಹಿಸಲು ನಿರಾಕರಿಸಿದರೆ ಅಥವಾ ಕಾರ್ಯವನ್ನು ನಿರ್ವಹಿಸಲು ಅಸಮರ್ಥನಾದರೆ; ಅಥವಾ

(ಸಿ) ಪ್ರಾಧಿಕಾರಕ್ಕೆ ಮಾಹಿತಿಯನ್ನು ನೀಡದೆ ಪ್ರಾಧಿಕಾರದ ಮೂರು ನಿರಂತರ ಸಭೆಗಳಿಗೆ ಗೈರುಹಾಜರಾದರೆ;

(ಡಿ) ಆತನನ್ನು ಆ ಪದದಲ್ಲಿ ಮುಂದುವರಿಸಿದರೆ, ಸಾರ್ವಜನಿಕ ಹಿತಾಸಕ್ತಿಗೆ ಬಾಧಕ ಉಂಟಾಗುವಂತೆ ತನ್ನ ಸ್ಥಾನವನ್ನು ಆತ ದುರುಪಯೋಗಪಡಿಸಿಕೊಳ್ಳುವನೆಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ,

- ಆತನನ್ನು ಸದಸ್ಯ ಸ್ಥಾನದಿಂದ ತೆಗೆದುಹಾಕತಕ್ಕದ್ದು:

ಪರಂತು, ಯಾವ ಸದಸ್ಯನನ್ನೂ ಆತನಿಗೆ ಸದರಿ ಪ್ರಸ್ತಾವದ ವಿರುದ್ಧ ತನ್ನ ಅಹವಾಲನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ಕೊಟ್ಟು ಹೊರತು, ಈ ಖಂಡದ ಅಡಿಯಲ್ಲಿ ತೆಗೆದು ಹಾಕತಕ್ಕದ್ದಲ್ಲ.

7. ಮರು ನೇಮಕಾತಿಗೆ ಅರ್ಹತೆ.- ಸದಸ್ಯತ್ವ ಕೊನೆಗೊಂಡ ಯಾವೊಬ್ಬ ವ್ಯಕ್ತಿಯು, 5ನೇ ಪ್ರಕರಣದಲ್ಲಿ ಹೇಳಲಾದ ಅನರ್ಹತೆಗೊಳಗಾಗಿದ್ದು ಹೊರತು, ಸದಸ್ಯನಾಗಿ ಮರುನೇಮಕ ಹೊಂದಲು ಅರ್ಹನಾಗಿರತಕ್ಕದ್ದು.

8. ಪ್ರಾಧಿಕಾರದ ಅಧಿಕಾರಗಳು.- (1) ಇತರ ಯಾವುದೇ ಪ್ರಾಧಿಕಾರದ ಮೂಲಕ ನೆರವೇರಿಸಬೇಕೆಂದು ಅಧಿನಿಯಮದಲ್ಲಿ ನಿರ್ದಿಷ್ಟವಾಗಿ ತಿಳಿಸಿದ ಅಂಥ ಯಾವುದೇ ಕಾರ್ಯವನ್ನು ನೆರವೇರಿಸುವುದನ್ನು ಹೊರತುಪಡಿಸಿ, ಪ್ರಾಧಿಕಾರವು, ಈ ಅಧಿನಿಯಮದ ಆಶಯಗಳು ಮತ್ತು ಉಪಬಂಧಗಳಿಗೆ ಹಾಗೆ ಮಾಡುವುದು ಅವಶ್ಯವೆಂದು ತಾನು ಅಭಿಪ್ರಾಯ ಪಡುವಂಥ ಏನನ್ನಾದರೂ ಮಾಡಲು ಸಾಮಾನ್ಯವಾಗಿ ಅಧಿಕಾರ ಹೊಂದಿರತಕ್ಕದ್ದು.

(2) (1)ನೇ ಉಪಪ್ರಕರಣದ ಸಾಮಾನ್ಯಾನ್ವಯಕ್ಕೆ ಬಾಧಕವಾಗದಂತೆ ಪ್ರಾಧಿಕಾರವು ಈ ಅಧಿನಿಯಮದಡಿ ರಚಿಸಿದಂಥ ನಿಯಮಗಳಿಗೆ ಒಳಪಟ್ಟು, ಈ ಅಧಿನಿಯಮದ ಯಾವುದೇ ಉದ್ದೇಶವನ್ನು ನೆರವೇರಿಸಲು ಅವಶ್ಯಕ ಅಥವಾ ಯುಕ್ತವೆಂದು ತಾನು ಪರಿಗಣಿಸುವಂಥ ಎಲ್ಲ ಕರಾರುಗಳನ್ನು ಮಾಡಿಕೊಳ್ಳಲು ಮತ್ತು ನಿರ್ವಹಿಸಲು ಅಧಿಕಾರ ಹೊಂದಿರತಕ್ಕದ್ದು ಮತ್ತು ಪ್ರತಿಯೊಂದು ಕರಾರನ್ನು ಪ್ರಾಧಿಕಾರದ ಪರವಾಗಿ ಕಾರ್ಯದರ್ಶಿಯು ಮಾಡಿಕೊಳ್ಳತಕ್ಕದ್ದು:

ಪರಂತು, ಹತ್ತು ಲಕ್ಷ ರೂಪಾಯಿಗಳ ಅಥವಾ ಅದಕ್ಕೂ ಹೆಚ್ಚಿನ ವೆಚ್ಚವನ್ನೊಳಗೊಂಡ ಪ್ರತಿಯೊಂದು ಕರಾರಿನ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(3) ಈ ಬಗ್ಗೆ ಒಂದು ಅನುಸರಣಾ ವರದಿಯನ್ನು ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು,

(4) ಪ್ರಾಧಿಕಾರವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಉಪಬಂಧಗಳಡಿಯಲ್ಲಿ ಅಧಿಸೂಚಿಸಲಾದಂತೆ "ಸಿ" ಪ್ರವರ್ಗದ ದೇವಸ್ಥಾನಗಳನ್ನು

ದತ್ತು ತೆಗೆದುಕೊಳ್ಳುವ ಯೋಜನೆಯನ್ನು ಅನುಮೋದಿಸುವುದು ಮತ್ತು ಸದರಿ ದತ್ತು ತೆಗೆದುಕೊಳ್ಳಲು ಅಗತ್ಯವಾದ ಉಪಬಂಧಗಳನ್ನು ನಿರ್ದಿಷ್ಟಪಡಿಸಬಹುದು. ಮತ್ತು

(5) ಪ್ರಾಧಿಕಾರವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

9. ಪ್ರಾಧಿಕಾರದ ಉಪಸಮಿತಿ.- (1) ಪ್ರಾಧಿಕಾರವು, ಯಾವುದೇ ನಿರ್ದಿಷ್ಟ ಉದ್ದೇಶಕ್ಕಾಗಿ, ಕಾರ್ಯದರ್ಶಿಯು ಅಧ್ಯಕ್ಷರಾಗಿರುವ ಮತ್ತು ಪ್ರಾಧಿಕಾರದ ಸದಸ್ಯರುಗಳ ಪೈಕಿ ಐವರಿಗೆ ಮೀರದಂತೆ ಇತರ ಸದಸ್ಯರಿರುವ ಒಂದು ಉಪಸಮಿತಿಯನ್ನು ರಚಿಸಬಹುದು.

(2) ಉಪಸಮಿತಿಯು, ಪ್ರಾಧಿಕಾರವು ಪ್ರತ್ಯಾಯೋಜಿಸಿದಂತೆ ಪ್ರಾಧಿಕಾರದ ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

(3) ಉಪಸಮಿತಿಯು ತಿಂಗಳಿಗೆ ಕನಿಷ್ಠಪಕ್ಷ ಒಂದು ಸಲವಾದರೂ ಸಭೆ ಸೇರತಕ್ಕದ್ದು ಮತ್ತು ವಿನಿಯಮಗಳಿಂದ ಉಪಬಂಧಿಸಬಹುದಾದಂತೆ ಅದರ ಸಭೆಯ ಕಾರ್ಯಕಲಾಪಗಳಿಗೆ ಸಂಬಂಧಿಸಿದಂಥ ಪ್ರಕ್ರಿಯಾ ನಿಯಮಗಳನ್ನು ಪಾಲಿಸತಕ್ಕದ್ದು.

10. ಕಾರ್ಯದರ್ಶಿಯ ನೇಮಕಾತಿ.- (1) ರಾಜ್ಯ ಸರ್ಕಾರವು, ಕರ್ನಾಟಕ ಸರ್ಕಾರದ ಧರ್ಮಾದಾಯ ಇಲಾಖೆಯ ಬಿ-ದರ್ಜೆಯ ಅಧಿಕಾರಿಯನ್ನು ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಿಸತಕ್ಕದ್ದು.

(2) ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳು ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ವೇತನ ಮತ್ತು ಇತರ ಭತ್ಯೆಗಳನ್ನು ಪಡೆಯತಕ್ಕದ್ದು.

(3) ರಾಜ್ಯ ಸರ್ಕಾರವು, ಕಾಲಕಾಲಕ್ಕೆ ತಾನು ಯುಕ್ತವೆಂದು ಭಾವಿಸುವ ಅಂಥ ಅವಧಿಗಾಗಿ ಕಾರ್ಯದರ್ಶಿಗೆ ರಜೆಯನ್ನು ಮಂಜೂರು ಮಾಡಬಹುದು.

11. ಕಾರ್ಯದರ್ಶಿಯ ಅಧಿಕಾರಗಳು ಮತ್ತು ಕರ್ತವ್ಯಗಳು.- (1) ಕಾರ್ಯದರ್ಶಿಯು, ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ಆಡಳಿತಾಧಿಕಾರಿಯಾಗಿರತಕ್ಕದ್ದು.

(2) ಕಾರ್ಯದರ್ಶಿಯು, ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ಆತನಿಗೆ ಪ್ರದತ್ತವಾಗಿರುವಂಥ ಪ್ರಕಾರ್ಯಗಳನ್ನು ನೆರವೇರಿಸುವುದರ ಜೊತೆಗೆ,-

(ಎ) ಪ್ರಾಧಿಕಾರದ ನಿರ್ಣಯಗಳನ್ನು ಕಾರ್ಯಗತಗೊಳಿಸತಕ್ಕದ್ದು;

(ಬಿ) ಪ್ರಾಧಿಕಾರದ ವ್ಯವಹಾರಗಳನ್ನು ನಡೆಸತಕ್ಕದ್ದು ಮತ್ತು ಪತ್ರ ವ್ಯವಹಾರಗಳನ್ನು ನಿರ್ವಹಿಸಿಕೊಂಡು ಬರತಕ್ಕದ್ದು;

(ಸಿ) ರಾಜ್ಯ ಸರ್ಕಾರವು ನಿರ್ದೇಶಿಸಬಹುದಾದ ಅಂಥ ಯೋಜನೆಗಳನ್ನು ಮತ್ತು ಕಾಮಗಾರಿಗಳನ್ನು ನೆರವೇರಿಸಿ ಕಾರ್ಯಗತಗೊಳಿಸತಕ್ಕದ್ದು ಮತ್ತು ಆ ಬಗ್ಗೆ ಅವಶ್ಯವಾಗುವ ವೆಚ್ಚಗಳನ್ನು ಭರಿಸತಕ್ಕದ್ದು;

(ಡಿ) ಪ್ರಾಧಿಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸತಕ್ಕದ್ದು;

(ಇ) ಪ್ರಾಧಿಕಾರದ ಲೆಕ್ಕಪತ್ರಗಳ ವ್ಯವಹಾರ ನಡೆಸತಕ್ಕದ್ದು ಮತ್ತು ಪ್ರಾಧಿಕಾರದ ಲೆಕ್ಕಪತ್ರಗಳನ್ನು ನಿರ್ವಹಿಸಲು ಜವಾಬ್ದಾರಾಗಿರತಕ್ಕದ್ದು;

(ಎಫ್) ಪ್ರಾಧಿಕಾರದ ಅಧಿಕಾರಿಗಳು ಮತ್ತು ನೌಕರರ ಕಾರ್ಯನಿರ್ವಹಣೆ, ಆಡಳಿತ ವಿಷಯಗಳ ಸಂಬಂಧದಲ್ಲಿ ಮತ್ತು ಸೇವಾ ವಿಷಯಗಳು ಹಾಗೂ ಅವರ ವೇತನ ಮತ್ತು ಭತ್ಯೆಗಳನ್ನು ಪ್ರಾಧಿಕಾರದ ಅಂಥ ಅಧಿಕಾರಿಗಳು ಮತ್ತು ನೌಕರರ ಮೇಲೆ ವಿನಿಯಮನಗೊಳಿಸುವ ಬಗ್ಗೆ ಮೇಲ್ವಿಚಾರಣೆ ಹಾಗೂ ನಿಯಂತ್ರಣವನ್ನು ಹೊಂದಿರತಕ್ಕದ್ದು;

(ಜಿ) ಪ್ರಾಧಿಕಾರದ ನಡವಳಿಕೆಗಳ ಸಂಕ್ಷಿಪ್ತ ಟಿಪ್ಪಣಿಗಳ ಮತ್ತು ಯಾವುದೇ ವಿವರಪತ್ರದ ಪ್ರತಿಯನ್ನು ಅಥವಾ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಕೋರಬಹುದಾದ ಇತರ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ಒದಗಿಸತಕ್ಕದ್ದು; ಮತ್ತು

(ಎಚ್) ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅಥವಾ ಅದರಡಿಯಲ್ಲಿ ತನಗೆ ಪ್ರದತ್ತವಾಗುವಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

12. ಪ್ರಾಧಿಕಾರದ ನೌಕರರು.- (1) ನಿಯಮಿಸಬಹುದಾದ ಅಂಥ ಕಾರ್ಯವಿಧಾನ ಮತ್ತು ಷರತ್ತುಗಳಿಗೆ ಒಳಪಟ್ಟು, ಪ್ರಾಧಿಕಾರವು, ಅಧಿನಿಯಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅದು ಅವಶ್ಯಕವೆಂದು ಭಾವಿಸುವಂಥ ಸಂಖ್ಯೆಯ ನೌಕರರನ್ನು ನೇಮಕ ಮಾಡಿಕೊಳ್ಳಬಹುದು:

ಪರಂತು, ರಾಜ್ಯ ಸರ್ಕಾರವು, ಈ ಅಧಿನಿಯಮದಡಿಯಲ್ಲಿ ನಿಯಮಗಳನ್ನು ರಚಿಸುವವರೆಗೆ, ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರನ್ನು ಒಳಗೊಂಡಂತೆ ಪ್ರಾಧಿಕಾರದ ನೌಕರರ ನೇಮಕಾತಿ ವಿಧಾನ ಮತ್ತು ಸೇವಾ ಷರತ್ತುಗಳು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಮತ್ತು ಅದರಡಿಯಲ್ಲಿ ರಚಿಸಲಾದ ನಿಯಮಗಳ ಉಪಬಂಧಗಳ ನಿಯಂತ್ರಣದಲ್ಲಿಯೇ ಮುಂದುವರೆಯತಕ್ಕದ್ದು.

ಮತ್ತು ಪರಂತು, ರಾಜ್ಯ ಸರ್ಕಾರವು ಪ್ರಾಧಿಕಾರವು ಕೈಗೊಳ್ಳುವ ಕಾಮಗಾರಿಗಳ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆಯಿಂದ ಸಹಾಯಕ ಅಭಿಯಂತರನನ್ನು ನಿಯೋಜನೆ ಮೇರೆಗೆ ನೇಮಕಮಾಡತಕ್ಕದ್ದು ಹಾಗೂ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಿಂದ ಲೆಕ್ಕಪರಿಶೋಧಕ (ಪ್ರಥಮ ದರ್ಜೆ ಸಹಾಯಕ) ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯವರನ್ನು ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರಾಗಿ ಹಾಗೂ ಅಗತ್ಯವಾಗಬಹುದಾದಂತೆ ಇತರ ಇಲಾಖೆಗಳಿಂದ ಇತರ ಅಧಿಕಾರಿಗಳನ್ನು ಸಹ ನಿಯೋಜನೆಯ ಮೇರೆಗೆ ನೇಮಕ ಮಾಡತಕ್ಕದ್ದು.

(2) ಸಹಾಯಕ ಅಭಿಯಂತರರು ದುರಸ್ತಿ ಕಾಮಗಾರಿಗಳ ಪ್ರಗತಿ ಪುನರೀಕ್ಷಣೆ, ನೀತಿ ನಿರ್ಣಯಗಳು, ಆಧುನಿಕ ತಂತ್ರಜ್ಞಾನದ ಪರಿಚಯ, ಆಯವ್ಯಯದ ಹಂಚಿಕೆ, ಆಯವ್ಯಯದ ಪುನರೀಕ್ಷಣೆ, ಹೊರಗಿನ ಎಲ್ಲಾ ಸಂಸ್ಥೆಗಳೊಂದಿಗೆ ಸಮನ್ವಯ ಮತ್ತು ಗುಣಮಟ್ಟದ ಪರೀಕ್ಷೆಗಾಗಿ ಇಚ್ಛಾನುಸಾರ ಸ್ಥಳ ಪರಿಶೀಲನೆಯ ಸಮಗ್ರ ಮೇಲ್ವಿಚಾರಣೆ ಹಾಗೂ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ಕಟ್ಟಡಗಳ ನಿರ್ಮಾಣ ಅಥವಾ ನವೀಕರಣಕ್ಕೆ ನಿರಾಕ್ಷೇಪಣಾ ಪತ್ರವನ್ನು ಹೊರಡಿಸುವುದಕ್ಕೆ ಜವಾಬ್ದಾರನಾಗಿರತಕ್ಕದ್ದು ಹಾಗೂ ಅದನ್ನು ಕಾರ್ಯದರ್ಶಿಗೆ ವರದಿಮಾಡತಕ್ಕದ್ದು.

(3) ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರು ಕಾರ್ಯದರ್ಶಿಯ ಅಧೀನದಲ್ಲಿ ಕೆಲಸ ಮಾಡತಕ್ಕದ್ದು. ಅವರು ಹಣಕಾಸು ನಿಯಮಗಳನ್ನು ಪಾಲಿಸಿಕೊಂಡು ಬರುವಂತೆ, ಪ್ರಾಧಿಕಾರದ ಹಣಕಾಸು ವ್ಯವಹಾರಗಳ ಬಗ್ಗೆ ವಾಸ್ತವಿಕವಾದ ಹಾಗೂ ನ್ಯಾಯವಾದ ಚಿತ್ರಣವನ್ನು ನೀಡುವಂತೆ ಲೆಕ್ಕಪತ್ರಗಳನ್ನು ಅಂದಂದಿನವರೆಗೆ ನಿರ್ವಹಿಸಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.

(4) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೌಕರರ ವೇತನಗಳು, ಭತ್ಯೆಗಳು ಮತ್ತು ಇತರ ಸೇವಾ ಷರತ್ತುಗಳು ನಿಯಮಿಸಬಹುದಾದಂತೆ ಇರತಕ್ಕದ್ದು.

(5) ಕಾರ್ಯದರ್ಶಿಯು, ಪ್ರಾಧಿಕಾರದ ನೌಕರರಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಶಿಸ್ತುಪ್ರಾಧಿಕಾರಿಯಾಗಿರತಕ್ಕದ್ದು ಮತ್ತು ಪ್ರಾಧಿಕಾರದ ಸಿಬ್ಬಂದಿಯ ಮೇಲೆ ಸಾಮಾನ್ಯ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಹೊಂದಿರತಕ್ಕದ್ದು.

13. ಪ್ರಾಧಿಕಾರದ ಅಡಿಯಲ್ಲಿನ ಸೇವೆಗಳಿಗೆ ಸಾಮಾನ್ಯ ಅನರ್ಹತೆಗಳು.- ಯಾವೊಬ್ಬ ವ್ಯಕ್ತಿಯೂ, ಪ್ರಾಧಿಕಾರದ ಅಧಿಕಾರಿ ಅಥವಾ ನೌಕರನಾಗಿ ಅಲ್ಲದೆ, ಖುದ್ದಾಗಿ ಅಥವಾ ತನ್ನ ಪಾಲುದಾರನ ಮೂಲಕ ಅಥವಾ ತನ್ನ ಏಜಂಟನ ಮೂಲಕ ಪ್ರಾಧಿಕಾರದ ಯಾವುದೇ ಷೇರನ್ನು ಅಥವಾ ಪ್ರಾಧಿಕಾರವು ಮಾಡಿಕೊಂಡ ಇಲ್ಲವೇ ಅದರ ಪರವಾಗಿ ಮಾಡಿಕೊಂಡ ಯಾವುದೇ ಕರಾರಿನಲ್ಲಿ ಅಥವಾ ಪ್ರಾಧಿಕಾರದ ಅಡಿಯಲ್ಲಿನ ಯಾವುದೇ ನಿಯೋಜನೆಯಲ್ಲಿ ಹಿತಾಸಕ್ತಿಯನ್ನು ಹೊಂದಿದ್ದರೆ ಆತನು ಪ್ರಾಧಿಕಾರದ ಅಧಿಕಾರಿ ಅಥವಾ ನೌಕರನಾಗತಕ್ಕದ್ದಲ್ಲ ಅಥವಾ ಹಾಗೆ ಉಳಿಯತಕ್ಕದ್ದಲ್ಲ.

14. ಪ್ರಾಧಿಕಾರದ ಸಭೆಗಳು.- (1) ಕಾರ್ಯದರ್ಶಿಯು, ಅಧ್ಯಕ್ಷರ ಪೂರ್ವಾನುಮೋದನೆಯೊಂದಿಗೆ ಮತ್ತು ಅಧ್ಯಕ್ಷರು ಯುಕ್ತವೆಂದು ಭಾವಿಸಬಹುದಾದ ಅಂಥ ಮಧ್ಯಂತರಗಳಲ್ಲಿ ಮತ್ತು ಅಧ್ಯಕ್ಷರು ನಿರ್ಧರಿಸಬಹುದಾದಂಥ ಸ್ಥಳದಲ್ಲಿ ಪ್ರಾಧಿಕಾರದ ಸಭೆಗಳನ್ನು ನಡೆಸತಕ್ಕದ್ದು:

ಪರಂತು, ಪ್ರಾಧಿಕಾರವು ಒಂದು ಕ್ಯಾಲೆಂಡರ್ ವರ್ಷದಲ್ಲಿ ಕನಿಷ್ಠ ಪಕ್ಷ ನಾಲ್ಕು ಬಾರಿಯಾದರೂ ಸಭೆ ಸೇರತಕ್ಕದ್ದು.

(2) ಪ್ರತಿಯೊಂದು ಸಭೆಯಲ್ಲೂ ಅಧ್ಯಕ್ಷರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಯಾವುದೇ ಕಾರಣದಿಂದಾಗಿ ಅಧ್ಯಕ್ಷರಿಗೆ ಯಾವುದೇ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೆ ಹಾಗೂ ಸಭೆಯಲ್ಲಿ ಉಪಾಧ್ಯಕ್ಷರು ಉಪಸ್ಥಿತರಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಅಧ್ಯಕ್ಷರನ್ನು ಒಳಗೊಂಡಂತೆ ಒಟ್ಟು ಸದಸ್ಯರ ಮೂರನೇ ಒಂದರಷ್ಟು ಸಭೆಯ ಕೋರಂ ಆಗಿರತಕ್ಕದ್ದು.

(3) ಪ್ರಾಧಿಕಾರದ ತೀರ್ಮಾನಗಳನ್ನು, ಹಾಜರಿದ್ದು ಮತ ಹಾಕುವ ಸದಸ್ಯರ ಅವಿರೋಧ ಸಮ್ಮತಿಸೂಚಕ ಮತದ ಮೂಲಕ ಕೈಗೊಳ್ಳತಕ್ಕದ್ದು. ಪ್ರಾಧಿಕಾರದ ಮುಂದೆ ತೀರ್ಮಾನಕ್ಕಾಗಿ ಬಂದ, ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ, ಕಾರ್ಯದರ್ಶಿಯು

ಆ ವಿಷಯವನ್ನು ರಾಜ್ಯಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯಗಳ ಬಗ್ಗೆ ರಾಜ್ಯಸರ್ಕಾರದ ತೀರ್ಮಾನವು ಅಂತಿಮ ಮತ್ತು ನಿರ್ಣಾಯಕವಾಗಿರತಕ್ಕದ್ದು.

(4) ಕಾರ್ಯದರ್ಶಿಯು ಪ್ರಾಧಿಕಾರದ ತೀರ್ಮಾನಗಳನ್ನು ಕಾರ್ಯಗತಗೊಳಿಸತಕ್ಕದ್ದು:

ಪರಂತು, ಪ್ರಾಧಿಕಾರದ ಯಾವುದೇ ನಿರ್ಣಯವು ಈ ಅಧಿನಿಯಮದ ಅಥವಾ ಯಾವುದೇ ಇತರ ಕಾನೂನಿನ ಉಪಬಂಧವನ್ನು ಅಥವಾ ಈ ಅಧಿನಿಯಮದ ಅಥವಾ ಇತರ ಯಾವುದೇ ಕಾನೂನಿನ ಅಡಿಯಲ್ಲಿ ರಚಿಸಲಾದ ಅಥವಾ ಹೊರಡಿಸಿದ ಯಾವುದೇ ನಿಯಮ ಅಥವಾ ಅಧಿಸೂಚನೆ ಅಥವಾ ವಿನಿಯಮಗಳ ಉಪಬಂಧಗಳನ್ನು ಅಥವಾ ರಾಜ್ಯಸರ್ಕಾರವು ಹೊರಡಿಸಿದ ಯಾವುದೇ ಆದೇಶವನ್ನು ಉಲ್ಲಂಘಿಸುತ್ತದೆಯೆಂದು ಅಥವಾ ಪ್ರಾಧಿಕಾರದ ಹಿತಾಸಕ್ತಿಗೆ ಅಥವಾ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರದ ಅಭಿವೃದ್ಧಿ ಮತ್ತು ನಿರ್ವಹಣೆಗೆ ಧಕ್ಕೆ ಉಂಟುಮಾಡುತ್ತದೆ ಅಥವಾ ಹಾನಿಕರವಾಗುತ್ತದೆಂದು ಕಾರ್ಯದರ್ಶಿಯು ಭಾವಿಸಿದರೆ, ಆತನು ನಿರ್ಣಯವನ್ನು ಅನುಮೋದಿಸಲಾದ ಹದಿನೈದು ದಿನಗಳ ಒಳಗಾಗಿ, ವಿಷಯದ ಬಗ್ಗೆ ಆದೇಶಗಳನ್ನು ಕೋರಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ತಾನು ಕೈಗೊಂಡ ಕ್ರಮದ ಬಗ್ಗೆ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು ಮತ್ತು ಕಾರ್ಯದರ್ಶಿಯು ಕಳುಹಿಸಿಕೊಟ್ಟ ಅಂಥ ವಿಷಯದ ಬಗ್ಗೆ ರಾಜ್ಯ ಸರ್ಕಾರವು ಆದೇಶವನ್ನು ನೀಡುವವರೆಗೆ, ಕಾರ್ಯದರ್ಶಿಯು ಅಂಥ ನಿರ್ಣಯವನ್ನು ಜಾರಿಗೆ ತರಲು ಬದ್ಧರಾಗಿರತಕ್ಕದ್ದಲ್ಲ.

(5) ಪ್ರಾಧಿಕಾರವು, ಈ ಅಧಿನಿಯಮದ ಉಪಬಂಧಗಳಿಗೆ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು, 2002ರ ಉಪಬಂಧಗಳಿಗೆ ಅಸಂಗತವಾಗದಂತೆ, ವಿನಿಯಮಗಳ ಮೂಲಕ ತನ್ನ ಸಭೆಗಳ ಕಾರ್ಯಕಲಾಪಗಳಿಗೆ ಸಂಬಂಧಪಟ್ಟಂತೆ, ಕಾರ್ಯವಿಧಾನಗಳನ್ನು ಗೊತ್ತುಪಡಿಸಬಹುದು.

15. ವ್ಯವಹರಣೆಗಳು ಸರಿಯಾದುದೆಂದು ಮತ್ತು ಸಿಂಧುವಾದುದೆಂದು ಪೂರ್ವಭಾವನೆ ಮಾಡುವುದು.- ಸದಸ್ಯರಾಗಿ ಕಾರ್ಯನಿರ್ವಹಿಸುವ ಯಾವೊಬ್ಬ ವ್ಯಕ್ತಿಯು ಅನರ್ಹತೆ ಅಥವಾ ನೇಮಕಾತಿಯಲ್ಲಿನ ನ್ಯೂನತೆಯು, ಪ್ರಾಧಿಕಾರದ ಯಾವುದೇ ಕಾರ್ಯ ಅಥವಾ ವ್ಯವಹರಣೆಯು ಅನ್ಯಥಾ ಈ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿದ್ದರೆ, ಅಂಥ ಕೃತ್ಯ ಅಥವಾ ವ್ಯವಹರಣೆಯನ್ನು ದೂಷಿತಗೊಳಿಸುತ್ತದೆಯೆಂದು ಭಾವಿಸತಕ್ಕದ್ದಲ್ಲ.

16. ಸುತ್ತೋಲೆಯ ಮೂಲಕ ಪ್ರಾಧಿಕಾರದ ತೀರ್ಮಾನಗಳನ್ನು ಸೂಚಿಸುವುದು.- (1) ಅಧ್ಯಕ್ಷನು, ಯಾವುದೇ ಪ್ರಕರಣವನ್ನು ಪ್ರಾಧಿಕಾರದ ಒಂದು ಸಭೆಯಲ್ಲಿ ಚರ್ಚೆಗೆ ತರುವುದಕ್ಕೆ ಬದಲಾಗಿ, ಆ ಬಗ್ಗೆ ಅವರ ಅಭಿಪ್ರಾಯ ಕೋರಿ ಒಂದು ಟಿಪ್ಪಣಿಯನ್ನು ಪ್ರಾಧಿಕಾರದ ಸದಸ್ಯರ ನಡುವೆ ಪರಿಚಲನೆ ಮಾಡಿಸಲು ನಿರ್ದೇಶಿಸಬಹುದು. ಹಾಗೆ ಪರಿಚಲನೆ ಮಾಡಲಾದ ಟಿಪ್ಪಣಿಯಲ್ಲಿರುವ ಪ್ರಸ್ತಾವವನ್ನು ಎಲ್ಲ ಸದಸ್ಯರು ಅವಿರೋಧವಾಗಿ ಅನುಮೋದಿಸಿದರೆ ಅದನ್ನು ಪ್ರಾಧಿಕಾರದ ಸಮ್ಮತಿಸೂಚಕ ನಿರ್ಣಯವೆಂಬುದಾಗಿ ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಮುಂದಿನ ಕ್ರಮ ಕೈಗೊಳ್ಳತಕ್ಕದ್ದು. ಪ್ರಾಧಿಕಾರದ ತೀರ್ಮಾನಕ್ಕಾಗಿ ಪರಿಚಲನೆ ಮಾಡಲಾದ ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತವಾದರೆ, ಕಾರ್ಯದರ್ಶಿಯು, ಆ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಆ ಬಗ್ಗೆ ರಾಜ್ಯಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಅಭಿಪ್ರಾಯಕ್ಕಾಗಿ ಪರಿಚಲನೆ ಮಾಡಲಾದ ಸಂದರ್ಭಗಳಲ್ಲಿ, ಯಾವೊಬ್ಬ ಸದಸ್ಯ, ಟಿಪ್ಪಣಿಯಲ್ಲಿ ನಿರ್ದಿಷ್ಟಪಡಿಸಿರುವ ದಿನಾಂಕದೊಳಗೆ ತನ್ನ ಅಭಿಪ್ರಾಯವನ್ನು ಕಾರ್ಯದರ್ಶಿಗೆ ತಿಳಿಸಲು ತಪ್ಪಿದರೆ, ಅಂಥ ಸದಸ್ಯ ಸುತ್ತೋಲೆ ಕಳುಹಿಸಲಾದ ಟಿಪ್ಪಣಿಯಲ್ಲಿ ಒಳಗೊಂಡ ಪ್ರಸ್ತಾವವನ್ನು ಒಪ್ಪಿಕೊಂಡಿದ್ದಾನೆಂದು ಭಾವಿಸತಕ್ಕದ್ದು.

(3) 14ನೇ ಪ್ರಕರಣದಡಿ ಪ್ರಾಧಿಕಾರದ ಸಭೆಗಳಿಗೆ ಸಂಬಂಧಿಸಿದ ಉಪಬಂಧಗಳು ಯಥೋಚಿತ ವ್ಯತ್ಯಾಸಗಳೊಂದಿಗೆ ಈ ಪ್ರಕರಣದ ಅಡಿಯಲ್ಲಿ ಪರಿಚಲನೆ ಮೂಲಕ ಕೈಗೊಂಡ, ಪ್ರಾಧಿಕಾರದ ತೀರ್ಮಾನಗಳಿಗೆ ಅನ್ವಯವಾಗತಕ್ಕದ್ದು.

(4) (1)ನೇ ಉಪಪ್ರಕರಣದ ಅಡಿಯಲ್ಲಿ ಸುತ್ತೋಲೆಗಾಗಿನ ಟಿಪ್ಪಣಿಯು, ನಿಯಮಿಸಬಹುದಾದಂಥ ವಿಷಯಗಳನ್ನು ಒಳಗೊಂಡಿರತಕ್ಕದ್ದು.

17. ಕೆಲವು ಪ್ರಕರಣಗಳಲ್ಲಿ ಪ್ರಾಧಿಕಾರದ ತೀರ್ಮಾನಗಳನ್ನು ಕೈಗೊಳ್ಳಲು ಅಧ್ಯಕ್ಷರ ಅಧಿಕಾರ.- (1) ಯಾವೊಂದು ವಿಷಯವು, 14ನೇ ಪ್ರಕರಣದ ಅಡಿಯಲ್ಲಿ ಪ್ರಾಧಿಕಾರದ ಸಭೆ ಕರೆಯಲು ಅಗತ್ಯಪಡಿಸುವಷ್ಟು ಅಥವಾ 16ನೇ ಪ್ರಕರಣದ ಅಡಿಯಲ್ಲಿ ಸುತ್ತೋಲೆಯ ಮೂಲಕ ಪ್ರಾಧಿಕಾರವು ತೀರ್ಮಾನಿಸುವವರೆಗೂ ಕಾಯಲು ಸಾಧ್ಯವಾಗದಷ್ಟು ತುರ್ತು ಸ್ವರೂಪದ್ದಾಗಿದೆಯೆಂದು ಅಧ್ಯಕ್ಷರು ಅಭಿಪ್ರಾಯಪಟ್ಟಲ್ಲಿ ಅವರು, ತಾವು ಯುಕ್ತವೆಂದು ಭಾವಿಸುವಂಥ ಆದೇಶಗಳನ್ನು ನೀಡಬಹುದು ಹಾಗೂ

ಅದನ್ನು 14 ಮತ್ತು 16ನೇ ಪ್ರಕರಣದ ಅಡಿಯಲ್ಲಿ ಅನುಷ್ಠಾನಗೊಳಿಸಿರುವ ಪ್ರಾಧಿಕಾರದ ತೀರ್ಮಾನಗಳ ರೀತಿಯಲ್ಲಿಯೇ ಅನುಷ್ಠಾನಗೊಳಿಸತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿ ಅಧ್ಯಕ್ಷನು ತೆಗೆದುಕೊಂಡ ಪ್ರತಿಯೊಂದು ತೀರ್ಮಾನವನ್ನು ಪ್ರಾಧಿಕಾರಕ್ಕೆ, ಅದರ ಮುಂದಿನ ಸಭೆಯಲ್ಲಿ ಸ್ಥಿರೀಕರಣಕ್ಕಾಗಿ ವರದಿ ಮಾಡತಕ್ಕದ್ದು.

(3) ಅಧ್ಯಕ್ಷರ ತೀರ್ಮಾನವನ್ನು ಪ್ರಾಧಿಕಾರವು ಒಪ್ಪದಿದ್ದಲ್ಲಿ, ಅದನ್ನು ಸೂಕ್ತ ಆದೇಶಕ್ಕಾಗಿ, ಕಾರ್ಯದರ್ಶಿಯು ಸರ್ಕಾರಕ್ಕೆ ಕಳುಹಿಸತಕ್ಕದ್ದು.

ಅಧ್ಯಾಯ -III

ಕ್ಷೇತ್ರದ ಅಭಿವೃದ್ಧಿ ಮತ್ತು ನಿರ್ವಹಣೆ

18. ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ.- (1) ಪ್ರಾಧಿಕಾರದ ಕ್ಷೇತ್ರವ್ಯಾಪ್ತಿಯೊಳಗೆ ಭಕ್ತಾದಿಗಳಿಗೆ ಸುರಕ್ಷತೆಯನ್ನು ಒದಗಿಸಲು ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳಾದ ಕಟ್ಟಡಗಳು, ರಸ್ತೆಗಳು ಮತ್ತು ಸುರಂಗ ಮಾರ್ಗಗಳು, ವಿದ್ಯುಚ್ಛಕ್ತಿ ಪೂರೈಕೆ ಮತ್ತು ನಿರ್ವಹಣೆ, ನೀರು ಪೂರೈಕೆ ಮತ್ತು ನೈರ್ಮಲೀಕರಣ, ಮನೋರಂಜನಾ ಕೇಂದ್ರಗಳು ಮತ್ತು ಗ್ರಂಥಾಲಯ ನಿರ್ಮಾಣ ಇವುಗಳನ್ನು ಕಲ್ಪಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಪುನರೀಕ್ಷಿಸಲು ಮತ್ತು ಸಲ್ಲಿಸಲು ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸತಕ್ಕದ್ದು.

(2) ಜಿಲ್ಲಾ ಮಟ್ಟದ ಸಮಿತಿಯು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಜಿಲ್ಲಾಧಿಕಾರಿ, ಶಿವಮೊಗ್ಗ	ಪದನಿಮಿತ್ತ ಅಧ್ಯಕ್ಷರು
(ಬಿ)	ಪೊಲೀಸು ಅಧೀಕ್ಷಕರು, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಸಿ)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಡಿ)	ಜಿಲ್ಲಾ ಅರಣ್ಯಾಧಿಕಾರಿ, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಇ)	ಅಧೀಕ್ಷಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಎಫ್)	ಆಯುಕ್ತರು, ರಾಜ್ಯ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕರ್ನಾಟಕ ಸರ್ಕಾರ, ಮೈಸೂರು	ಪದನಿಮಿತ್ತ ಸದಸ್ಯರು
(ಜಿ)	ಅಧೀಕ್ಷಕರು, ರಾಜ್ಯ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಶಿವಮೊಗ್ಗ ವೃತ್ತ	ಪದನಿಮಿತ್ತ ಸದಸ್ಯರು
(ಎಚ್)	ಅಧಿಕಾರ ವ್ಯಾಪ್ತಿಯ ಪಟ್ಟಣ ಮತ್ತು ನಗರ ಯೋಜನೆಯ ಸಹಾಯಕ ನಿರ್ದೇಶಕರು, ಯೋಜನಾ ಇಲಾಖೆ	ಪದನಿಮಿತ್ತ ಸದಸ್ಯರು
(ಐ)	ಉಪವಿಭಾಗಾಧಿಕಾರಿ, ಸಾಗರ ಉಪವಿಭಾಗ.	ಪದನಿಮಿತ್ತ ಸದಸ್ಯರು
(ಜೆ)	ತಹಶೀಲ್ದಾರರು, ಸೊರಬ ತಾಲ್ಲೂಕು	ಪದನಿಮಿತ್ತ ಸದಸ್ಯರು
(ಕೆ)	ಕಾರ್ಯನಿರ್ವಹಣಾಧಿಕಾರಿ, ಸೊರಬ ತಾಲ್ಲೂಕು ಪಂಚಾಯತಿ	ಪದನಿಮಿತ್ತ ಸದಸ್ಯರು
(ಎಲ್)	ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ	ಪದನಿಮಿತ್ತ ಸದಸ್ಯರು
(ಎಂ)	ಪ್ರಧಾನ ಅರ್ಚಕರು, ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯ	ಪದನಿಮಿತ್ತ ಸದಸ್ಯರು
(ಎನ್)	ಪ್ರಾಧಿಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ ಕಾರ್ಯದರ್ಶಿ
(ಒ)	ಪಂಚಾಯತಿ, ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ, ಚಂದ್ರಗುತ್ತಿ	ಪದನಿಮಿತ್ತ ಸದಸ್ಯರು

(3) ಜಿಲ್ಲಾ ಮಟ್ಟದ ಸಮಿತಿಯು ಪ್ರಾಧಿಕಾರದ ಕ್ಷೇತ್ರ ವ್ಯಾಪ್ತಿಯೊಳಗೆ ಕೈಗೊಳ್ಳಬೇಕಾದ ಕಾಮಗಾರಿಗಳು ಅಥವಾ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿಗೆ ಸೂಕ್ತ ಪ್ರಸ್ತಾವನೆಗಳನ್ನು ಸಲ್ಲಿಸತಕ್ಕದ್ದು.

(4) ರಾಜ್ಯ ಮಟ್ಟದ ಸಮಿತಿಯು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಸರ್ಕಾರದ ಕಾರ್ಯದರ್ಶಿ, ಕಂದಾಯ ಇಲಾಖೆ (ಮುಜರಾಯಿ)	ಪದನಿಮಿತ್ತ ಅಧ್ಯಕ್ಷರು
(ಬಿ)	ಸರ್ಕಾರದ ಕಾರ್ಯದರ್ಶಿ, ಅರಣ್ಯ ಮತ್ತು ಜೀವಿಪರಿಸ್ಥಿತಿ ಇಲಾಖೆ, ಅಥವಾ ಉಪಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಸಿ)	ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ	ಪದನಿಮಿತ್ತ ಸದಸ್ಯರು
(ಡಿ)	ಮುಖ್ಯ ಅಭಿಯಂತರರು, ಲೋಕೋಪಯೋಗಿ ಇಲಾಖೆ	ಪದನಿಮಿತ್ತ ಸದಸ್ಯರು
(ಇ)	ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ	ಪದನಿಮಿತ್ತ ಸದಸ್ಯರು
(ಎಫ್)	ಮುಖ್ಯ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ	ಪದನಿಮಿತ್ತ ಸದಸ್ಯರು
(ಜಿ)	ಜಿಲ್ಲಾಧಿಕಾರಿ, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಎಚ್)	ಪೊಲೀಸ್ ಅಧೀಕ್ಷಕರು, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಐ)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಶಿವಮೊಗ್ಗ	ಪದನಿಮಿತ್ತ ಸದಸ್ಯರು
(ಜೆ)	ಪ್ರಾದೇಶಿಕ ನಿರ್ದೇಶಕರು, ಪುರಾತತ್ವ ಮತ್ತು ಸಂಗ್ರಹಾಲಯಗಳು, ಭಾರತ ಸರ್ಕಾರ	ಪದನಿಮಿತ್ತ ಸದಸ್ಯರು
(ಕೆ)	ಆಯುಕ್ತರು, ಪುರಾತತ್ವ ಮತ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕರ್ನಾಟಕ ಸರ್ಕಾರ, ಮೈಸೂರು	ಪದನಿಮಿತ್ತ ಸದಸ್ಯರು
(ಎಲ್)	ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ	ಪದನಿಮಿತ್ತ ಸದಸ್ಯರು
(ಎಂ)	ಪ್ರಾಧಿಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ ಕಾರ್ಯದರ್ಶಿ

(5) ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಯು ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಮೇಲ್ವಿಚಾರಣೆ ನಡೆಸತಕ್ಕದ್ದು ಮತ್ತು ಚಂದ್ರಗುಪ್ತಿ ಶ್ರೀ ರೇಣುಕಾಂಬ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಮೇಲೆ ಪ್ರಾಧಿಕಾರಕ್ಕೆ ನಿರ್ದೇಶನವನ್ನು ನೀಡತಕ್ಕದ್ದು.

(6) ಜಿಲ್ಲಾ ಮಟ್ಟದ ಸಮಿತಿ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಯು ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ನಿಯಮಿಸಬಹುದಾದ ಅಂಥ ಸ್ಥಳ ಮತ್ತು ಅಂಥ ಸಮಯದಲ್ಲಿ ಮತ್ತು ಅಂಥ ಕಾರ್ಯವಿಧಾನವನ್ನು ಪಾಲಿಸಿಕೊಂಡು ಸಭೆ ಸೇರತಕ್ಕದ್ದು.

19. ದೇವಸ್ಥಾನದ ಚರ ಮತ್ತು ಸ್ಥಿರ ಸ್ವತ್ತುಗಳಿಗೆ ಸಂಬಂಧಿಸಿದ ಉಪಬಂಧ:- (1) ಚಂದ್ರಗುಪ್ತಿ ಶ್ರೀ ರೇಣುಕಾಂಬ ದೇವಸ್ಥಾನವನ್ನು ನಿಯಂತ್ರಿಸುವ ಯಾವುದೇ ಪದ್ಧತಿ, ರೂಢಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಉಪಬಂಧಗಳಲ್ಲಿ ಅಥವಾ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳಲ್ಲಿ ಏನೇ ಒಳಗೊಂಡಿದ್ದರೂ, ದೇವಸ್ಥಾನದ ಒಡೆತನ, ಆಡಳಿತ ಮತ್ತು ಆಭರಣಗಳು ಮತ್ತು ಹೊಣೆಗಾರಿಕೆಗಳನ್ನೂ ಒಳಗೊಂಡಂತೆ ಚರ ಮತ್ತು ಸ್ಥಿರ ಸ್ವತ್ತುಗಳ ಸಂಪೂರ್ಣ ನಿರ್ವಹಣೆಯು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ರಾಜ್ಯಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು ಮತ್ತು ತದನಂತರ ಅದನ್ನು ಪ್ರಾಧಿಕಾರಕ್ಕೆ ವರ್ಗಾಯಿಸತಕ್ಕದ್ದು.

(2) 12ನೇ ಪ್ರಕರಣದ (1)ನೇ ಉಪಪ್ರಕರಣದ ಉಪಬಂಧಗಳಿಗೆ ಒಳಪಟ್ಟು ಈ ಅಧಿನಿಯಮದ ಪ್ರಾರಂಭದ ದಿನ ಹಾಗೂ ದಿನಾಂಕದಿಂದ ದೇವಸ್ಥಾನದ ನೌಕರರ ನಿರ್ವಹಣೆಯು ಪ್ರಾಧಿಕಾರದಲ್ಲಿ ನಿಹಿತವಾಗಿರತಕ್ಕದ್ದು.

(3) ರಾಜ್ಯ ಸರ್ಕಾರವು ತಾತ್ಕಾಲಿಕ ಉಪಬಂಧಗಳನ್ನು ಕಲ್ಪಿಸುವುದು ಯುಕ್ತವೆಂದು ಅಭಿಪ್ರಾಯಪಟ್ಟಲ್ಲಿ, ಆದೇಶದ ಮೂಲಕ ಹಾಗೆ ಮಾಡಲು ರಾಜ್ಯ ಸರ್ಕಾರವು ಸಕ್ಷಮವಾಗಿರತಕ್ಕದ್ದು.

20. ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವುದು, ಅದರ ಅನುಮೋದನೆ ಹಾಗೂ ಅದನ್ನು ಕಾರ್ಯಗತಗೊಳಿಸುವುದು.-(1) ಪ್ರಾಧಿಕಾರವು, ಅದರ ರಚನೆಯಾದ ಮೇಲೆ, ಆದಷ್ಟು ಬೇಗನೆ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರವನ್ನು ಅಂತಾರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಮತ್ತು ಸಾಂಸ್ಕೃತಿಕ ಹಾಗೂ ಪ್ರವಾಸಿ ಕೇಂದ್ರವನ್ನಾಗಿ ಮತ್ತು ಚಂದ್ರಗುತ್ತಿ ಶ್ರೀ ರೇಣುಕಾಂಬ ಮತ್ತು ಇತರ ಅಧೀನ ದೇವತೆಗಳ ತತ್ವಗಳ ಚಿಂತನೆಯ ಮತ್ತು ಪ್ರಚಾರದ ಕೇಂದ್ರವನ್ನಾಗಿ ಮಾಡಿ ಅಭಿವೃದ್ಧಿಗೊಳಿಸಲು ಯೋಜನೆಯನ್ನು ಸಿದ್ಧಪಡಿಸತಕ್ಕದ್ದು. ಅಭಿವೃದ್ಧಿ ಯೋಜನೆಯು ಈ ಮುಂದಿನವುಗಳನ್ನು ಒಳಗೊಂಡಿರಬಹುದು, ಎಂದರೆ:-

(ಎ) ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಮತ್ತು ಪ್ರಧಾನ ದೇವತೆಗೆ ಸಂಬಂಧಪಟ್ಟ ಇತರ ದೇವಸ್ಥಾನಗಳ ನಿರ್ವಹಣೆಗಾಗಿ ಕಾರ್ಯಕ್ರಮಗಳು;

(ಬಿ) ಪ್ರಾಧಿಕಾರದ ಅಭಿಪ್ರಾಯದಲ್ಲಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ಅವಶ್ಯವಾದ ಭೂಮಿಯನ್ನು, ಭೂಸ್ವಾಧೀನ ಅಥವಾ ಖರೀದಿ, ವಿನಿಮಯದ ಮೂಲಕ ಅಥವಾ ಅನ್ಯಥಾ ಆರ್ಜಿಸುವುದಕ್ಕಾಗಿ ಪ್ರಸ್ತಾವಗಳು;

(ಸಿ) ಸಾರ್ವಜನಿಕ ಉದ್ಯಾನವನಗಳು, ಫಲಪುಷ್ಪ ತೋಟಗಳು ಅಥವಾ ಮೃಗಾಲಯಗಳು, ಕಾರಂಜಿ ಬನಗಳು, ಕೃತಕ ಜಲಪಾತಗಳು, ಕ್ರೀಡಾ ಉದ್ಯಾನವನಗಳು, ದೋಣಿ ವಿಹಾರ ಅಥವಾ ಇತರ ಜಲ ಕ್ರೀಡಾ ಸೌಲಭ್ಯವಿರುವ ಸರೋವರಗಳನ್ನು ಅಥವಾ ಇಂಥವೇ ಪ್ರವಾಸಿಗಳಿಗೆ ಆಕರ್ಷಣೆಯನ್ನುಂಟು ಮಾಡುವಂಥ ಇತರ ಕೇಂದ್ರಗಳನ್ನು ನಿರ್ಮಿಸುವುದು;

(ಡಿ) ವಿವಿಧ ವರ್ಗದ ಪ್ರವಾಸಿಗರ ಅವಶ್ಯಕತೆ ಪೂರೈಸಲು ಛತ್ರಗಳು, ವಸತಿ ಗೃಹಗಳು, ಕಾಟೇಜುಗಳು, ಹೋಟೆಲುಗಳು, ರೆಸ್ಟೋರೆಂಟುಗಳು ಮತ್ತು ಭೋಜನಾಲಯಗಳನ್ನು ನಿರ್ಮಿಸುವುದು;

(ಇ) ಅವಶ್ಯಕ ಸಾಲು ಅಂಗಡಿಗಳನ್ನು ಅಥವಾ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು;

(ಎಫ್) ಆಯಕಟ್ಟಿನ ಸ್ಥಳಗಳಲ್ಲಿ ಪ್ರಾರ್ಥನಾ ಮಂದಿರಗಳ ಮತ್ತು ಧ್ಯಾನ ಮಂದಿರಗಳ ನಿರ್ಮಾಣ;

(ಜಿ) 2ನೇ ಪ್ರಕರಣದ (ಎ) ಖಂಡದಲ್ಲಿ ಪರಿಭಾಷಿಸಲಾದಂತೆ ಸೌಕರ್ಯಗಳನ್ನು ಕಲ್ಪಿಸುವುದು;

(ಎಚ್) ಕಟ್ಟಡಗಳ ನಿರ್ಮಾಣ ಹಾಗೂ ಪುನರ್ನಿರ್ಮಾಣವೂ ಸೇರಿದಂತೆ ಎಲ್ಲಾ ಅಥವಾ ಯಾವುದೇ ಭೂಮಿಯ ವಿನಾಸ ಮತ್ತು ಮರು ವಿನಾಸ;

(ಐ) ಚರಂಡಿ ವ್ಯವಸ್ಥೆ, ವಿದ್ಯುಚ್ಛಕ್ತಿ ಮತ್ತು ನೀರು ಪೂರೈಕೆ ಹಾಗೂ ನೈರ್ಮಲ್ಯ ವ್ಯವಸ್ಥೆಯನ್ನು ಒದಗಿಸುವುದು;

(ಜೆ) ಪ್ರಾಧಿಕಾರವು, ಸಾಮಾನ್ಯವಾಗಿ ತನ್ನ ಯೋಜನಾ ಕಾರ್ಯಕ್ಕೆ ಅನುಕೂಲವಾಗುವಂತೆ ಮತ್ತು ಮುಖ್ಯವಾಗಿ ಉತ್ತಮ ನೀರು ಹರಿವಿನ ವ್ಯವಸ್ಥೆಯನ್ನು ಒದಗಿಸಲು, ಯಾವುದೇ ಭೂಮಿಯನ್ನು ಎತ್ತರಿಸುವುದು ಸೂಕ್ತವೆಂದು ಭಾವಿಸಿದರೆ ಅಂಥ ಭೂಮಿಯನ್ನು ಎತ್ತರಿಸುವುದು;

(ಕೆ) ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರದಲ್ಲಿ ಸೇರಿರುವ ಅಥವಾ ಅದಕ್ಕೆ ಲಗತ್ತಾಗಿರುವ ಪ್ರದೇಶದಲ್ಲಿ ಉತ್ತಮ ಗಾಳಿ-ಬೆಳಕು ದೊರಕುವಂತೆ ಖಾಲಿ ಜಾಗಗಳನ್ನು ಬಿಡುವುದು;

(ಎಲ್) ಜನರ ವಾಸಕ್ಕೆ ಯೋಗ್ಯವಲ್ಲದ ಹಾಗೂ ಅಭಿವೃದ್ಧಿ ಯೋಜನೆಗೆ ತಕ್ಕದಲ್ಲದ ಎಲ್ಲ ಕಟ್ಟಡಗಳನ್ನು ಕಡವುವುದು;

(ಎಂ) ಅಡಚಣೆಯನ್ನುಂಟುಮಾಡುವ ಕಟ್ಟಡಗಳನ್ನು ಅಥವಾ ಕಟ್ಟಡಗಳ ಭಾಗಗಳನ್ನು ಕಡವುವುದು;

(ಎನ್) ಕಟ್ಟಡಗಳ ನಿರ್ಮಾಣ ಮತ್ತು ಪುನರ್ನಿರ್ಮಾಣ, ಅವುಗಳ ನಿರ್ವಹಣೆ ಮತ್ತು ಸಂರಕ್ಷಣೆ;

(ಒ) 29ನೇ ಪ್ರಕರಣದಲ್ಲಿನ ಉಪಬಂಧಗಳಿಗೆ ಒಳಪಟ್ಟು, ಯೋಜನೆಯಲ್ಲಿ ಸೇರಿರುವ ಯಾವುದೇ ಸ್ವತ್ತನ್ನು ಮಾರಾಟ ಮಾಡುವುದು, ಬಾಡಿಗೆಗೆ ಕೊಡುವುದು, ಅಥವಾ ವಿನಿಮಯ ಮಾಡಿಕೊಳ್ಳುವುದು;

(ಪಿ) ಪ್ಲಾಸ್ಟಿಕ್ ಮಾಲಿನ್ಯ ತಡೆಯುವುದಕ್ಕಾಗಿ ಪ್ಲಾಸ್ಟಿಕ್ ಕಿವಿ ಸ್ವಚ್ಛಗೊಳಿಸುವ ಕಡ್ಡಿಗಳು, ಬಲೂನುಗಳ ಪ್ಲಾಸ್ಟಿಕ್ ಕಡ್ಡಿಗಳು, ಪ್ಲಾಸ್ಟಿಕ್ ಬಾವುಟಗಳು, ಮೀರಾಯಿ ಕಡ್ಡಿಗಳು, ಐಸ್ ಕ್ರೀಂ ಕಡ್ಡಿಗಳು, ಅಲಂಕಾರದ ಧರ್ಮಾಕೋಲ್, ತಟ್ಟೆಗಳು, ಬಟ್ಟೆಲುಗಳು, ಲೋಟಗಳು, ಮುಳ್ಳು, ಚಮಚಗಳು, ಚಮಚಗಳು, ಚಾಕುಗಳು, ಪೈಪುಗಳು, ತಟ್ಟೆಗಳಂಥ ಬಡಿಸುವ ಸಾಮಗ್ರಿ, ಸಿಹಿತಿಂಡಿ ಪೊಟ್ಟಣಗಳ ಸುತ್ತ ಹೊದೆಯುವ

ಅಥವಾ ಕಟ್ಟುವ ಹೊದಿಕೆ, ಆಹ್ವಾನ ಪತ್ರಿಕೆಗಳು, ಸಿಗರೇಟು ಡಬ್ಬಿಗಳು, 100 ಮೈಕ್ರೋನ್‌ಗಳಿಗಿಂತ ಕಡಿಮೆಯ ಪ್ಲಾಸ್ಟಿಕ್‌ನ ಅಥವಾ ಪಿವಿಸಿ ಪಟಗಳು (ಬ್ಯಾನರ್), ಚಿಂದಿ ಆರಿಸು (ಸ್ಟಿರಸ್) ವವರನ್ನು ಪ್ರಾಧಿಕಾರದ ಪ್ರದೇಶದಲ್ಲಿ ಪ್ರತಿಬಂಧಿಸುವುದು;

(ಕೂ) ಪ್ರಾಧಿಕಾರದ ಪ್ರದೇಶದಲ್ಲಿ ವರ್ಷ ಪೂರ್ತಿ, ಎಲ್ಲರಿಗೂ ಸುರಕ್ಷಿತ ಮತ್ತು ಸ್ವಚ್ಛ ನೀರು ಮತ್ತು ಶೌಚ ಸೌಲಭ್ಯದ ಲಭ್ಯತೆಯನ್ನು ಖಾತ್ರಿಗೊಳಿಸುವುದು;

(ಎಆರ್) ನಿಲ್ದಾಣ ಸೌಲಭ್ಯಗಳೊಂದಿಗೆ ಸಂಪರ್ಕ ಮತ್ತು ಸಾಗಣೆ ಸೌಲಭ್ಯಗಳನ್ನು ಒದಗಿಸುವುದು;

(ಎಸ್) ಅಭಿವೃದ್ಧಿ ಯೋಜನೆಯ ಭೌಗೋಳಿಕ ಪ್ರದೇಶದಲ್ಲಿ ಈಗಿರುವ ಮತ್ತು ಮುಂದುವರಿಸಲು ಅನುಮತಿಸಬಹುದಾದಂಥ ಧಾರ್ಮಿಕ ಸಂಸ್ಥೆಗಳೊಂದಿಗೆ, ಅವು ಅಭಿವೃದ್ಧಿ ಯೋಜನೆಯ ಪರಿಕಲ್ಪನೆಗೆ ಸರಿಹೊಂದುತ್ತಿರುವವರೆಗೆ ಹೊಂದಾಣಿಕೆಗಳು ಮತ್ತು ಒಪ್ಪಂದಗಳನ್ನು ಮಾಡಿಕೊಳ್ಳುವುದು; ಮತ್ತು

(ಟಿ) ಚಂದ್ರಗುಪ್ತಿ ಶ್ರೀ ರೇಣುಕಾಂಬ ಕ್ಷೇತ್ರವನ್ನು ಸಾಂಸ್ಕೃತಿಕ ಕೇಂದ್ರವಾಗಿ, ಯಾತ್ರಾ ಸ್ಥಳವಾಗಿ ಮತ್ತು ಅಂತರರಾಷ್ಟ್ರೀಯ ಪ್ರವಾಸಿ ಕೇಂದ್ರವಾಗಿ ಹಾಗೂ ಚಿಂತನಾ ಕೇಂದ್ರವಾಗಿ ಮಾಡುವ ದೃಷ್ಟಿಯಿಂದ ಹಾಗೂ ಚಂದ್ರಗುಪ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಸಂಬಂಧಪಟ್ಟ ಇತರ ಪ್ರಮುಖ ಸ್ಥಳಗಳನ್ನು ರಕ್ಷಿಸಲು ಮತ್ತು ಅಭಿವೃದ್ಧಿಪಡಿಸಲು ಉಪಬಂಧ ಕಲ್ಪಿಸುವುದು ಯುಕ್ತ ಮತ್ತು ಆನುಷಂಗಿಕವೆಂದು ಪ್ರಾಧಿಕಾರವು ಅಭಿಪ್ರಾಯ ಪಡುವ ಯಾವುದೇ ಇತರ ವಿಷಯ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಸಿದ್ಧಪಡಿಸಲಾದ ಅಭಿವೃದ್ಧಿ ಯೋಜನೆಯನ್ನು ಕಾರ್ಯದರ್ಶಿಯು ಮಾಹಿತಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡತಕ್ಕದ್ದು. ರಾಜ್ಯ ಸರ್ಕಾರವು ಯಾವುದೇ ಮಾಪಾಡುಗಳೊಂದಿಗೆ ಅಥವಾ ಮಾಪಾಡುಗಳಿಲ್ಲದೇ ಯೋಜನೆಯನ್ನು ಅನುಮೋದಿಸಬಹುದು.

(3) ಉಪಪ್ರಕರಣ (2)ರಡಿಯಲ್ಲಿ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದ ತರುವಾಯ ರಾಜ್ಯ ಸರ್ಕಾರವು, ಪ್ರಾಧಿಕಾರದ ಶಿಫಾರಸುಗಳ ಮೇಲೆ ಯೋಜನೆಯಲ್ಲಿ ಕಾಲ ಕಾಲಕ್ಕೆ ತಾನು ಅವಶ್ಯಕವೆಂದು ಭಾವಿಸುವಂಥ ಮಾಪಾಡುಗಳನ್ನು ಮಾಡಬಹುದು.

(4) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999 (2000ರ ಕರ್ನಾಟಕ ಅಧಿನಿಯಮ 29)ರ ಉಪಬಂಧಗಳಿಗೆ ಅನುಸಾರವಾಗಿ, ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ಕಾಮಗಾರಿಗಳನ್ನು ಕೈಗೊಳ್ಳುವ ಮತ್ತು ವೆಚ್ಚವನ್ನು ಮಾಡುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿರತಕ್ಕದ್ದು.

21. ಪೂರಕ ಅಭಿವೃದ್ಧಿ ಕಾರ್ಯಗಳು.- 20ನೇ ಪ್ರಕರಣದ ಅಡಿಯಲ್ಲಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಿದ ತರುವಾಯ, ಪ್ರಾಧಿಕಾರವು, ಕಾಲಕಾಲಕ್ಕೆ, ತನ್ನದೇ ಆದ ಅಥವಾ ಸಾಲ ಪಡೆದ ಹಣಕಾಸಿನ ಸಂಪನ್ಮೂಲಗಳಿಂದ ಅಥವಾ ರಾಜ್ಯ ಸರ್ಕಾರದ ನಿಧಿಗಳಿಂದ ಯಾವುದೇ ಹೊಸ ಹೆಚ್ಚುವರಿ ಅಭಿವೃದ್ಧಿ ಯೋಜನೆಗಳನ್ನು ಮಾಡಬಹುದು ಅಥವಾ ಕೈಗೊಳ್ಳಬಹುದು.

22. ಚಂದ್ರಗುಪ್ತಿ ಶ್ರೀ ರೇಣುಕಾಂಬ ಕ್ಷೇತ್ರದ ನಿರ್ವಹಣೆ.- ರಾಜ್ಯ ಸರ್ಕಾರವು, ಪ್ರಾಧಿಕಾರದ ಶಿಫಾರಸ್ಸಿನ ಮೇಲೆ ಅಥವಾ ಅನ್ಯಥಾ, ಚಂದ್ರಗುಪ್ತಿ ಶ್ರೀ ರೇಣುಕಾಂಬ ಕ್ಷೇತ್ರದ ನಿರ್ವಹಣೆಗಾಗಿ ನಿಯಮಗಳ ಮೂಲಕ ಉಪಬಂಧಗಳನ್ನು ಕಲ್ಪಿಸತಕ್ಕದ್ದು. ಈ ಉಪಬಂಧಗಳಲ್ಲಿ, ಚಂದ್ರಗುಪ್ತಿ ಶ್ರೀ ರೇಣುಕಾಂಬ ದೇವಸ್ಥಾನದ ನಿರ್ವಹಣೆಯು ಸೇರಿದಂತೆ, ಚಂದ್ರಗುಪ್ತಿ ಶ್ರೀ ರೇಣುಕಾಂಬ ಕ್ಷೇತ್ರಕ್ಕೆ ಬರುವ ಭಕ್ತರು, ಯಾತ್ರಿಕರು, ಪ್ರವಾಸಿಗರು ಮತ್ತು ಇತರ ಸಂದರ್ಶಕರು ಬಳಸಿಕೊಳ್ಳಬಹುದಾದ ವಿವಿಧ ಸೌಲಭ್ಯಗಳಿಗಾಗಿ ಅವರಿಂದ ವಸೂಲು ಮಾಡಬಹುದಾದ ದರಗಳು, ಶುಲ್ಕಗಳು ಅಥವಾ ಇತರ ವೆಚ್ಚಗಳ ಸಂಗ್ರಹಣೆ ಮತ್ತು ಪ್ರಾಧಿಕಾರವು ನಿರ್ಧರಿಸಬಹುದಾದಂಥ ಚಂದ್ರಗುಪ್ತಿ ಶ್ರೀ ರೇಣುಕಾಂಬ ಕ್ಷೇತ್ರದ ಸ್ವತ್ತಿನ ಒಡೆತನದಲ್ಲಿರುವ ವ್ಯಕ್ತಿಗಳ ಅಥವಾ ಲೈಸೆನ್ಸುದಾರರಿಂದ ಲೈಸೆನ್ಸು ಶುಲ್ಕವನ್ನು ವಿಧಿಸುವ ಮತ್ತು ಯುಕ್ತವಾದಂಥ ಅಧಿಕಾರಗಳು, ವಸೂಲು ಮಾಡುವ ಅಧಿಕಾರ ಮುಂತಾದ ಇತರ ವಿಷಯಗಳನ್ನು ಒಳಗೊಂಡಿರತಕ್ಕದ್ದು.

23. ಅಧಿಕಾರಗಳ ಪ್ರತ್ಯಾಯೋಜನೆ.- (1) 37ನೇ ಪ್ರಕರಣದಡಿ ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊರತುಪಡಿಸಿ, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಈ ಅಧಿನಿಯಮದ ಅಡಿಯಲ್ಲಿ ಅಥವಾ ಅದರ ಮೂಲಕ ಅದಕ್ಕೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು, ಯಾವುದೇ ಇತರ ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಬಹುದು.

(2) 38ನೇ ಪ್ರಕರಣದಡಿಯ ವಿನಿಯಮಗಳ ರಚನಾಧಿಕಾರವನ್ನು ಹೊರತುಪಡಿಸಿ, ಪ್ರಾಧಿಕಾರವು ವಿನಿಯಮಗಳ ಮೂಲಕ, ಈ ಅಧಿನಿಯಮದ ಅಡಿಯಲ್ಲಿ ಅಥವಾ ಅದರ ಮೂಲಕ ಅದಕ್ಕೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು ಕಾರ್ಯದರ್ಶಿಗೆ ಅಥವಾ ಪ್ರಾಧಿಕಾರದ ಇತರ ಅಧಿಕಾರಿಗಳಿಗೆ ಪ್ರತ್ಯಾಯೋಜಿಸಬಹುದು.

24. ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು ಹೊರಹಾಕುವ) ಅಧಿನಿಯಮ, 1974 (1974ರ ಕರ್ನಾಟಕ ಅಧಿನಿಯಮ 32)ನ್ನು ಪ್ರಾಧಿಕಾರದ ಆವರಣಗಳಿಗೆ ಅನ್ವಯಿಸುವುದು.- (1) ರಾಜ್ಯ ಸರ್ಕಾರವು, (2)ನೇ ಉಪಪ್ರಕರಣದ ಉಪಬಂಧಗಳಿಗೆ

ಒಳಪಟ್ಟು ಅಧಿಸೂಚನೆಯ ಮೂಲಕ, ಅಂಥ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ, ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು ಹೊರಹಾಕುವ) ಅಧಿನಿಯಮ, 1974 (1974ರ ಕರ್ನಾಟಕ ಅಧಿನಿಯಮ 32)ರ ಅಧಿನಿಯಮವು ಸಾರ್ವಜನಿಕ ಆವರಣಗಳಿಗೆ ಸಂಬಂಧಿಸಿ ಅನ್ವಯಿಸುವಂತೆ ಪ್ರಾಧಿಕಾರಕ್ಕೆ ಸೇರಿದ, ಅದರಲ್ಲಿ ನಿಹಿತವಾದ ಅಥವಾ ಅದು ಗುತ್ತಿಗೆಗೆ ತೆಗೆದುಕೊಂಡ ಆವರಣಗಳಿಗೆ, ಅನ್ವಯಿಸತಕ್ಕದ್ದೆಂದು ಉಪಬಂಧ ಕಲ್ಪಿಸಬಹುದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದ ತರುವಾಯ, ಮೇಲ್ಕಂಡ ಅಧಿನಿಯಮವು ಮತ್ತು ಅದರಡಿ ರಚಿಸಿದ ನಿಯಮಗಳು ಈ ಮುಂದಿನ ಮಾರ್ಪಾಡುಗಳೊಡನೆ ಪ್ರಾಧಿಕಾರಕ್ಕೆ ಸೇರಿದ ಆವರಣಗಳಿಗೆ ಅನ್ವಯವಾಗತಕ್ಕದ್ದು, ಎಂದರೆ,-

(ಎ) ರಾಜ್ಯ ಸರ್ಕಾರವು, ತಾನು ಸೂಕ್ತವೆಂದು ಭಾವಿಸುವಂತೆ ರಾಜ್ಯ ಸರ್ಕಾರದ ಅಥವಾ ಪ್ರಾಧಿಕಾರದ ಒಬ್ಬ ಅಧಿಕಾರಿಯನ್ನು ಮೇಲ್ಕಂಡ ಅಧಿನಿಯಮದ ಉದ್ದೇಶಗಳಿಗಾಗಿ ಸಕ್ಷಮ ಅಧಿಕಾರಿ ಎಂದು ನೇಮಿಸಬಹುದು;

(ಬಿ) ಆ ಅಧಿನಿಯಮದಲ್ಲಿ ಮತ್ತು ಆ ನಿಯಮಗಳಲ್ಲಿ "ಸಾರ್ವಜನಿಕ ಆವರಣ" ಕ್ಕೆ ಮಾಡಿದ ಉಲ್ಲೇಖಗಳು, ಪ್ರಾಧಿಕಾರದ ಆವರಣಗಳಿಗೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು ಮತ್ತು ಆ ಅಧಿನಿಯಮದ 6, 8, 14, 16 ಮತ್ತು 17ನೇ ಪ್ರಕರಣಗಳಲ್ಲಿ "ರಾಜ್ಯ ಸರ್ಕಾರ"ಕ್ಕೆ ಮಾಡಿದ ಉಲ್ಲೇಖಗಳು ಪ್ರಾಧಿಕಾರಕ್ಕೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು.

ಅಧ್ಯಾಯ -IV

ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ, ಆಯವ್ಯಯ ಮತ್ತು ನಿಧಿ

25. ಪ್ರಾಧಿಕಾರದ ನಿಧಿ.- (1) ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿಧಿಯೆಂದು ಕರೆಯಲಾಗುವ ಒಂದು ನಿಧಿಯು ಇರತಕ್ಕದ್ದು.

(2) ಸದರಿ ನಿಧಿಗೆ,-

(i) ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಯಾವುದೇ ಸ್ಥಳೀಯ ಪ್ರಾಧಿಕಾರ ಅಥವಾ ನಿಗಮಿತವಾದ ಇಲ್ಲವೇ ನಿಗಮಿತವಲ್ಲದ ಯಾವುದೇ ನಿಕಾಯ ಅಥವಾ ಯಾವೊಬ್ಬ ವ್ಯಕ್ತಿಯು ನೀಡಿದ ಎಲ್ಲ ಅನುದಾನಗಳು, ಧನ ಸಹಾಯ, ದೇಣಿಗೆಗಳು ಮತ್ತು ದಾನಗಳನ್ನು; ಮತ್ತು

(ii) ಪ್ರಾಧಿಕಾರವು ಸಾಲ ಪಡೆದ ಮೊಬಲಗನ್ನು;

-ಜಮೆ ಮಾಡತಕ್ಕದ್ದು:

ಪರಂತು, ದೇಣಿಗೆಗಳು, ಕಾಣಿಕೆಗಳು, ಸೇವಾ ಶುಲ್ಕಗಳು ಮತ್ತು ಹುಂಡಿಯಲ್ಲಿ ದೇವರಿಗಾಗಿ ಸಲ್ಲಿಸಿದ ಇತರ ನೀಡಿಕೆಗಳನ್ನು ಪ್ರಾಧಿಕಾರದ ನಿಧಿಗೆ ಜಮಾಮಾಡತಕ್ಕದ್ದು ಮತ್ತು ಅದರಲ್ಲಿ ದೇವಸ್ಥಾನದ ನಿವ್ವಳ ಆದಾಯವನ್ನು ಪ್ರಾಧಿಕಾರವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ 17ನೇ ಪ್ರಕರಣದ ಅಡಿಯಲ್ಲಿ ಸೃಜಿಸಲಾದ ಸಾಮಾನ್ಯ ಸಂಗ್ರಹಣಾ ನಿಧಿಗೆ ಸದರಿ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದ ಅಂಥ ದರದಲ್ಲಿ ಕೊಡುಗೆ ನೀಡತಕ್ಕದ್ದು.

(3) ರಾಜ್ಯ ಸರ್ಕಾರವು ಅನ್ಯಥಾ ನಿರ್ದೇಶಿಸಿದ ಹೊರತು, ನಿಧಿಗೆ ಜಮೆಮಾಡಲಾದ ಎಲ್ಲ ಹಣವನ್ನು ಯಾವುದೇ ಅನುಸೂಚಿತ ಬ್ಯಾಂಕಿನಲ್ಲಿ ಅಥವಾ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇರಿಸತಕ್ಕದ್ದು.

(4) ಪ್ರಾಧಿಕಾರದ ಕಾರ್ಯದರ್ಶಿಗೆ ಮತ್ತು ಇತರ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಸಂದಾಯ ಮಾಡಬೇಕಾದ ವೇತನಗಳು, ಭತ್ಯೆಗಳು ಮತ್ತು ನಿವೃತ್ತಿ ವೇತನವೇನಾದರೂ ಇದ್ದಲ್ಲಿ, ಅದನ್ನೂ ಒಳಗೊಂಡಂತೆ ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚಗಳನ್ನು ಪ್ರಾಧಿಕಾರದ ನಿಧಿಯಿಂದ ಭರಿಸತಕ್ಕದ್ದು.

26. ನಿಧಿಯ ವಿನಿಯೋಗ.- ನಿಧಿಯನ್ನು ಮತ್ತು ಪ್ರಾಧಿಕಾರವು ಹೊಂದಿರುವ ಅಥವಾ ಅದರಲ್ಲಿ ನಿಹಿತವಾಗಿರುವ ಎಲ್ಲ ಸ್ವತ್ತನ್ನು, ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ವಿನಿಯೋಗಿಸತಕ್ಕದ್ದು.

27. ಸರ್ಕಾರದಿಂದ ಅನುದಾನ.- ರಾಜ್ಯ ಸರ್ಕಾರವು, ಪ್ರತಿ ವರ್ಷವೂ ಪ್ರಾಧಿಕಾರಕ್ಕೆ, ಪ್ರಾಧಿಕಾರವು ತನ್ನದೇ ಸಂಪನ್ಮೂಲಗಳಿಂದ ಸ್ವಯಂ ನಿರ್ವಹಣೆ ಮಾಡಿಕೊಳ್ಳುವ ಹಂತವನ್ನು ತಲುಪುವವರೆಗೆ, ಅದರ ಆಡಳಿತಾತ್ಮಕ ವೆಚ್ಚಗಳಿಗೆ ಸಮನಾದ ಮೊತ್ತವನ್ನು ಅನುದಾನದ ರೂಪದಲ್ಲಿ ನೀಡತಕ್ಕದ್ದು.

28. ಪ್ರಾಧಿಕಾರದ ಆಯವ್ಯಯ.- (1) ಪ್ರಾಧಿಕಾರವು, ನಿಯಮಿಸಬಹುದಾದ ಅಂಥ ದಿನಾಂಕಕ್ಕೆ ಮೊದಲು ಮತ್ತು ಅಂಥ ನಮೂನೆಯಲ್ಲಿ, ಪ್ರತಿ ವರ್ಷವೂ ಮುಂಬರುವ ಏಪ್ರಿಲ್ ಒಂದನೆಯ ದಿನಾಂಕದಂದು ಪ್ರಾರಂಭವಾಗುವ ಹಣಕಾಸು ವರ್ಷಕ್ಕಾಗಿ ತನ್ನ ಆದಾಯ ಮತ್ತು ವೆಚ್ಚದ ಆಯವ್ಯಯ ಅಂದಾಜನ್ನು ಸಿದ್ಧಪಡಿಸತಕ್ಕದ್ದು ಮತ್ತು ಮಂಜೂರಾತಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು. ಪ್ರಾಧಿಕಾರವು ಅವಶ್ಯವಾದರೆ, ಯಾವುದೇ ಹಣಕಾಸು ವರ್ಷದ ಅವಧಿಯಲ್ಲಿ ಪೂರಕ ಆಯವ್ಯಯ ಅಂದಾಜುಗಳನ್ನು ಸಹ ಸಿದ್ಧಪಡಿಸಬಹುದು.

(2) ರಾಜ್ಯ ಸರ್ಕಾರವು, ಈ ಆಯವ್ಯಯ ಅಂದಾಜುಗಳನ್ನು ಮತ್ತು ಪೂರಕ ಬಜೆಟ್ ಅಂದಾಜುಗಳನ್ನು, ಅವುಗಳಲ್ಲಿ ಮಾರ್ಪಾಟುಗಳನ್ನು ಮಾಡಿ ಅಥವಾ ಮಾಡದೆ ಅನುಮೋದಿಸತಕ್ಕದ್ದು.

(3) ಅತ್ಯಂತ ತುರ್ತು ಸಂದರ್ಭಗಳಲ್ಲಿ, ಕಾರ್ಯದರ್ಶಿಯು ಒಂದು ಹಣಕಾಸು ವರ್ಷದಲ್ಲಿ ಇಪ್ಪತ್ತೈದು ಲಕ್ಷ ರೂಪಾಯಿಗಳಿಗೆ ಮೀರದಂತೆ ವೆಚ್ಚವನ್ನು, ಅಂಥ ವೆಚ್ಚವನ್ನು (2) ನೇ ಉಪಪ್ರಕರಣದ ಅಡಿಯಲ್ಲಿ ರಾಜ್ಯ ಸರ್ಕಾರವು ಅನುಮೋದಿಸಿದ ವಾರ್ಷಿಕ ಅಥವಾ ಪೂರಕ ಆಯವ್ಯಯ ಅಂದಾಜಿನಲ್ಲಿ ಸೇರಿಸಿಲ್ಲದಿದ್ದಾಗ್ಯೂ, ಮಾಡಲು ಸಕ್ಷಮರಾಗಿರತಕ್ಕದ್ದು.

(4) ಕಾರ್ಯದರ್ಶಿಯು, ಒಂದು ಬಾರಿಗೆ, ಹತ್ತು ಲಕ್ಷ ರೂಪಾಯಿಗಳ ಗರಿಷ್ಠ ಮಿತಿಗೆ ಒಳಪಟ್ಟು, ವೆಚ್ಚದ ಒಂದು ಘಟಕದಿಂದ ಇನ್ನೊಂದು ಘಟಕಕ್ಕೆ ನಿಧಿಗಳ ಪುನರ್ವಿನಿಯೋಗ ಮಾಡುವ ಅಧಿಕಾರವನ್ನು ಹೊಂದಿರತಕ್ಕದ್ದು.

29. ಲೆಕ್ಕ ಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ಕಾರ್ಯದರ್ಶಿಯು, ನಿಯಮಿಸಬಹುದಾದ ಅಂಥ ಲೆಕ್ಕಪತ್ರಗಳ ಪುಸ್ತಕಗಳನ್ನು ಮತ್ತು ಇತರ ರಿಜಿಸ್ಟರುಗಳನ್ನು ನಿರ್ವಹಿಸಿಕೊಂಡು ಬರುವಂತೆ ಮಾಡತಕ್ಕದ್ದು ಮತ್ತು ನಿಯಮಿಸಲಾದ ವಿಧಾನದಲ್ಲಿ ವಾರ್ಷಿಕ ಲೆಕ್ಕಪತ್ರಗಳ ತಃಖ್ತೆಯನ್ನು ತಯಾರಿಸತಕ್ಕದ್ದು.

(2) ಪ್ರಾಧಿಕಾರದ ಹಣಕಾಸು ವರ್ಷವು ಪ್ರತಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಒಂದನೆಯ ದಿನಾಂಕದಂದು ಪ್ರಾರಂಭವಾಗತಕ್ಕದ್ದು ಮತ್ತು ಮುಂಬರುವ ಕ್ಯಾಲೆಂಡರ್ ವರ್ಷದ ಮಾರ್ಚ್ ಮೂವತ್ತೊಂದನೇ ದಿನಾಂಕದಂದು ಕೊನೆಗೊಳ್ಳತಕ್ಕದ್ದು.

(3) ಪ್ರಾಧಿಕಾರದ ಲೆಕ್ಕಪತ್ರಗಳನ್ನು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರಗಳ ಇಲಾಖೆಯ ಮುಖ್ಯ ನಿಯಂತ್ರಣಾಧಿಕಾರಿಯು ವಾರ್ಷಿಕವಾಗಿ ಲೆಕ್ಕಪರಿಶೋಧನೆ ನಡೆಸತಕ್ಕದ್ದು. ಪ್ರಾಧಿಕಾರ ಅಥವಾ ರಾಜ್ಯ ಸರ್ಕಾರವು ಸಮವರ್ತಿ ಮತ್ತು ವಿಶೇಷ ಲೆಕ್ಕಪರಿಶೋಧನೆಗಾಗಿಯೂ ಆದೇಶಿಸಬಹುದು.

(4) ಲೆಕ್ಕಪರಿಶೋಧಕನು, ಲೆಕ್ಕಪರಿಶೋಧನೆಯ ಉದ್ದೇಶಗಳಿಗಾಗಿ, ಪ್ರಾಧಿಕಾರದ ಎಲ್ಲ ಲೆಕ್ಕಪತ್ರಗಳನ್ನು ಮತ್ತು ಇತರ ದಾಖಲೆಗಳನ್ನು ನೋಡುವ ಅವಕಾಶವನ್ನು ಹೊಂದಿರತಕ್ಕದ್ದು.

(5) ಪ್ರಾಧಿಕಾರವು, ಲೆಕ್ಕಪತ್ರಗಳ ವಾರ್ಷಿಕ ತಃಖ್ತೆಯನ್ನು ಮತ್ತು ಲೆಕ್ಕಪರಿಶೋಧಕನ ವರದಿಯನ್ನು ಸ್ವೀಕರಿಸಿದ ತರುವಾಯ, ಸಾಧ್ಯವಾಗಬಹುದಾದಷ್ಟು ಬೇಗನೆ, ತನ್ನ ಸಭೆಯಲ್ಲಿ ಅದನ್ನು ಪರಿಶೀಲಿಸತಕ್ಕದ್ದು ಮತ್ತು ವಾರ್ಷಿಕ ಲೆಕ್ಕಪತ್ರಗಳ ತಃಖ್ತೆ ಹಾಗೂ ಲೆಕ್ಕಪರಿಶೋಧಕನ ವರದಿಯ ಪ್ರತಿಯನ್ನು, ಲೆಕ್ಕಪರಿಶೋಧಕನು ಮಾಡಿದ ಅಭಿಪ್ರಾಯಗಳೇನಾದರೂ ಇದ್ದಲ್ಲಿ, ಅದಕ್ಕೆ ನೀಡಿದ ತನ್ನ ವಿವರಣೆ ಮತ್ತು ಲೆಕ್ಕಪರಿಶೋಧಕನು ಸೂಚಿಸಿದ ಅಕ್ರಮತಗಳು ಅಥವಾ ಲೋಪದೋಷಗಳೇನಾದರೂ ಇದ್ದಲ್ಲಿ, ಅವುಗಳ ಪರಿಹಾರೋಪಾಯಕ್ಕಾಗಿ ಪ್ರಾಧಿಕಾರವು ಕೈಗೊಂಡ ಕ್ರಮದ ವಿವರಣೆಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(6) ರಾಜ್ಯ ಸರ್ಕಾರವು, ಲೆಕ್ಕ ಪರಿಶೋಧಕನ ವರದಿಯನ್ನು ಮತ್ತು (5) ನೇ ಉಪಪ್ರಕರಣದ ಅಡಿಯಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಲಾದ ಇತರ ದಸ್ತಾವೇಜುಗಳನ್ನು ಪರಿಶೀಲಿಸಿದ ನಂತರ, ಪ್ರಾಧಿಕಾರಕ್ಕೆ, ಅದು ಸೂಕ್ತವೆಂದು ಭಾವಿಸುವಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ಪ್ರಾಧಿಕಾರವು ಅಂಥ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

30. ವರದಿಗಳು.- (1) ಪ್ರಾಧಿಕಾರವು, ಪ್ರತಿಯೊಂದು ಹಣಕಾಸು ವರ್ಷಕ್ಕಾಗಿ, ತನ್ನ ಕಾರ್ಯನಿರ್ವಹಣೆ ಬಗ್ಗೆ ವಾರ್ಷಿಕ ವರದಿಯೊಂದನ್ನು ತಯಾರಿಸತಕ್ಕದ್ದು ಮತ್ತು 29ನೇ ಪ್ರಕರಣದ ಅಡಿಯ ಇತರ ವರದಿಗಳೊಂದಿಗೆ ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

(2) ಪ್ರಾಧಿಕಾರವು, ನಿಯಮಿಸಬಹುದಾದ ಅಂಥ ದಿನಾಂಕಕ್ಕಿಂತ ಮೊದಲು, ಅಂಥ ನಮೂನೆಯಲ್ಲಿ ಮತ್ತು ಅಂಥ ಅವಧಿಯ ಅಂತರದಲ್ಲಿ, ಅಂಥ ವರದಿಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

(3) ರಾಜ್ಯ ಸರ್ಕಾರವು, ಪ್ರಾಧಿಕಾರದ ಲೆಕ್ಕಪರಿಶೋಧನಾ ವರದಿ ಮತ್ತು ವಾರ್ಷಿಕ ವರದಿಯನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಇರಿಸತಕ್ಕದ್ದು.

ಅಧ್ಯಾಯ - V

ಸಂಕೀರ್ಣ ವಿಷಯಗಳು

31. ಕೆಲವು ವ್ಯಕ್ತಿಗಳು ಸಾರ್ವಜನಿಕ ನೌಕರರಾಗಿರತಕ್ಕದ್ದು.- ಪ್ರಾಧಿಕಾರದ ಎಲ್ಲ ಸದಸ್ಯರು, ಅಧಿಕಾರಿಗಳು ಮತ್ತು ನೌಕರರನ್ನು, ಅವರು ಈ ಅಧಿನಿಯಮದ ಯಾವುದೇ ಉಪಬಂಧಗಳ ಅನುಸರಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಅಥವಾ ಕಾರ್ಯನಿರ್ವಹಿಸುತ್ತಿರುವರೆಂದು ತಾತ್ಪರ್ಯವಾದಾಗ ಅವರನ್ನು ಭಾರತೀಯ ನ್ಯಾಯ ಸಂಹಿತೆ, 2023 (2023ರ ಕೇಂದ್ರ ಅಧಿನಿಯಮ 45)ರ 2(28)ನೇ ಪ್ರಕರಣದ ಅರ್ಥವ್ಯಾಪ್ತಿಯೊಳಗೆ ಸಾರ್ವಜನಿಕ ನೌಕರರು ಎಂಬುದಾಗಿ ಭಾವಿಸತಕ್ಕದ್ದು.

32. ಈ ಅಧಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.-

ಈ ಅಧಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಅಥವಾ ಕೈಗೊಳ್ಳಲಾಯಿದೆಯೆಂದು ತಾತ್ಪರ್ಯವಾದ ಯಾವುದೇ ಕೃತ್ಯಕ್ಕಾಗಿ, ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಪ್ರಾಸಿಕ್ಯೂಷನ್ ಅಥವಾ ಇತರೆ ಕಾನೂನು ವ್ಯವಹಾರಗಳನ್ನು ಹೂಡತಕ್ಕದ್ದಲ್ಲ.

33. ಕರ್ತವ್ಯ ನಿರ್ವಹಣೆಯಲ್ಲಿ ಲೋಪ.- (1) ಈ ಅಧಿನಿಯಮದಿಂದ ಅಥವಾ ಅದರ ಅಡಿಯಲ್ಲಿ ವಿಧಿಸಲಾದ ಯಾವುದೇ ಕರ್ತವ್ಯದ ನಿರ್ವಹಣೆಯನ್ನು ಪ್ರಾಧಿಕಾರವು ಮಾಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಮನವರಿಕೆಯಾದರೆ, ಆ ಕರ್ತವ್ಯದ ನಿರ್ವಹಣೆಗಾಗಿ ಅದು ಒಂದು ಅವಧಿಯನ್ನು ನಿಗದಿಪಡಿಸತಕ್ಕದ್ದು.

(2) ಕರ್ತವ್ಯ ನಿರ್ವಹಣೆಗಾಗಿ ಹಾಗೆ ನಿಗದಿಪಡಿಸಿದ ಅವಧಿಯೊಳಗೆ ಅಂಥ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಪ್ರಾಧಿಕಾರವು ವಿಫಲವಾಗಿದೆ ಅಥವಾ ನಿರ್ಲಕ್ಷ್ಯ ತೋರಿದೆ ಎಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ, 3ನೇ ಪ್ರಕರಣದಲ್ಲಿ ಏನೇ ಇದ್ದರೂ, ಪ್ರಾಧಿಕಾರವನ್ನು ರದ್ದುಗೊಳಿಸುವುದು ಮತ್ತು ಅದನ್ನು ನಿಯಮಿಸಲಾದ ರೀತಿಯಲ್ಲಿ ಪುನಃ ರಚಿಸುವುದು ರಾಜ್ಯ ಸರ್ಕಾರಕ್ಕೆ ಕಾನೂನುಸಮ್ಮತವಾಗಿರತಕ್ಕದ್ದು.

(3) ಪ್ರಾಧಿಕಾರವನ್ನು ರದ್ದುಪಡಿಸಿದ ತರುವಾಯ ಮತ್ತು ಅದನ್ನು ಪುನಾರಚಿಸುವವರೆಗೆ ಈ ಅಧಿನಿಯಮದ ಅಡಿಯಲ್ಲಿನ ಪ್ರಾಧಿಕಾರದ ಅಧಿಕಾರಗಳು, ಕರ್ತವ್ಯಗಳು ಮತ್ತು ಪ್ರಕಾರ್ಯಗಳನ್ನು ರಾಜ್ಯ ಸರ್ಕಾರ ಅಥವಾ ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ನೇಮಕ ಮಾಡಬಹುದಾದಂಥ ಅಧಿಕಾರಿ ಅಥವಾ ಅಧಿಕಾರಿಗಳು ನಿರ್ವಹಿಸತಕ್ಕದ್ದು.

34. ಪ್ರಾಧಿಕಾರದ ವಿಘಟನೆ.- (1) ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ಆ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ದಿನಾಂಕದಿಂದ ಜಾರಿಗೆ ಬರುವಂತೆ, ಪ್ರಾಧಿಕಾರವು ವಿಘಟಿತವಾಗತಕ್ಕದ್ದೆಂದು ಘೋಷಿಸಬಹುದು:

ಪರಂತು, ಅಂಥ ಯಾವುದೇ ವಿಘಟಣೆಯನ್ನು, ಆ ಅಭಿಪ್ರಾಯದ ಒಂದು ನಿರ್ಣಯವನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸಿ ಅವುಗಳು ಅದನ್ನು ಅನುಮೋದಿಸಿದ ಹೊರತು, ರಾಜ್ಯ ಸರ್ಕಾರವು ಮಾಡತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿನ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಿಂದ ಪರಿಣಾಮಕಾರಿಯಾಗುವಂತೆ,-

(ಎ) ಪ್ರಾಧಿಕಾರದಲ್ಲಿ ನಿಹಿತವಾದ ಮತ್ತು ಅದರಿಂದ ವಸೂಲಾಗತಕ್ಕ ಎಲ್ಲ ಸ್ವತ್ತುಗಳು, ನಿಧಿಗಳು ಮತ್ತು ಬಾಕಿಗಳು ರಾಜ್ಯ ಸರ್ಕಾರದಲ್ಲಿ ನಿಹಿತವಾಗತಕ್ಕದ್ದು ಮತ್ತು ಅದು ವಸೂಲಿ ಮಾಡಬಹುದಾಗಿರತಕ್ಕದ್ದು; ಮತ್ತು

(ಬಿ) ಪ್ರಾಧಿಕಾರದ ವಿರುದ್ಧ ಜಾರಿಮಾಡಬಹುದಾದ ಎಲ್ಲ ಹೊಣೆಗಾರಿಕೆಗಳು, ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ನಿಹಿತವಾದ ಮತ್ತು ಅದರಿಂದ ವಸೂಲಿಯಾಗುವ ಸ್ವತ್ತು, ನಿಧಿ ಮತ್ತು ಬಾಕಿಗಳಷ್ಟರ ಮಟ್ಟಿಗೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ವಿರುದ್ಧ ಜಾರಿಯಾಗಬಹುದಾಗಿರತಕ್ಕದ್ದು.

35 ರಾಜ್ಯ ಸರ್ಕಾರದ ನಿಯಂತ್ರಣ.- (1) ಪ್ರಾಧಿಕಾರದ ಎಲ್ಲ ಕಾರ್ಯಚಟುವಟಿಕೆಗಳು ಮತ್ತು ವ್ಯವಹಾರಗಳ ಮೇಲೆ ರಾಜ್ಯ ಸರ್ಕಾರವು ಸಾಮಾನ್ಯ ಆಡಳಿತಾತ್ಮಕ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಹೊಂದಿರತಕ್ಕದ್ದು.

(2) ರಾಜ್ಯ ಸರ್ಕಾರವು, ಪ್ರಾಧಿಕಾರದ ಕಾರ್ಯದರ್ಶಿಯ ಅಥವಾ ಪ್ರಾಧಿಕಾರದ ಅಧೀನದ ಯಾವೊಬ್ಬ ಅಧಿಕಾರಿಯ ಯಾವುದೇ ವ್ಯವಹಾರಗಳ ದಾಖಲೆಗಳನ್ನು, ಅಂಥ ವ್ಯವಹಾರಗಳ ಸರಿಯಾಗಿರುವಿಕೆ, ಕಾನೂನು ಬದ್ಧತೆ ಅಥವಾ ಔಚಿತ್ಯಗಳ ಬಗ್ಗೆ ತಾನು ಮನದಟ್ಟು ಮಾಡಿಕೊಳ್ಳುವ ಉದ್ದೇಶಕ್ಕಾಗಿ ತರಿಸಿಕೊಳ್ಳಬಹುದು ಮತ್ತು ಅವುಗಳ ಬಗ್ಗೆ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿ ಆದೇಶಗಳನ್ನು ಹೊರಡಿಸಬಹುದು:

ಪರಂತು, ಸರ್ಕಾರದ ಆದೇಶದಿಂದ ಬಾಧಿತರಾದ ವ್ಯಕ್ತಿಗಳಿಗೆ ಸೂಕ್ತ ಅವಕಾಶವನ್ನು ನೀಡಿದ ಹೊರತು ಸರ್ಕಾರವು ಯಾವುದೇ ಆದೇಶವನ್ನು ಹೊರಡಿಸತಕ್ಕದ್ದಲ್ಲ ಅಥವಾ ಮಾರ್ಪಡಿಸತಕ್ಕದ್ದಲ್ಲ ಅಥವಾ ರದ್ದು ಮಾಡತಕ್ಕದ್ದಲ್ಲ.

36. ನಿರ್ದೇಶನಗಳನ್ನು ನೀಡುವುದಕ್ಕೆ ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ತಾನು ಅವಶ್ಯಕ ಮತ್ತು ಯುಕ್ತವೆಂದು ಅಭಿಪ್ರಾಯ ಪಡುವಂಥ ನಿರ್ದೇಶನಗಳನ್ನು ಪ್ರಾಧಿಕಾರಕ್ಕೆ ನೀಡಬಹುದು ಮತ್ತು ಅಂಥ ನಿರ್ದೇಶನಗಳನ್ನು ಪಾಲಿಸುವುದು ಪ್ರಾಧಿಕಾರದ ಕರ್ತವ್ಯವಾಗಿರತಕ್ಕದ್ದು.

37. ನಿಯಮಗಳ ರಚನಾಧಿಕಾರ.- (1) ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಮೇರೆಗೆ ರಚಿಸಲಾದ ಪ್ರತಿಯೊಂದು ನಿಯಮವನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚಿನ ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನಗಳ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನದ ಮುಕ್ತಾಯಕ್ಕೆ ಮೊದಲು ಆ ನಿಯಮದಲ್ಲಿ ಯಾವುದೇ ಮಾರ್ಪಾಟನ್ನು ಮಾಡಬೇಕೆಂದು ಎರಡೂ ಸದನಗಳೂ ಒಪ್ಪಿದರೆ ಅಥವಾ ಆ ನಿಯಮವನ್ನು ಮಾಡಕೂಡದೆಂದು ಎರಡೂ ಸದನಗಳೂ ಒಪ್ಪಿದರೆ

ಆ ನಿಯಮವು ಆ ಮಾರ್ಪಾಟನ್ನು ಅಥವಾ ರದ್ದತಿಯನ್ನು ಅಧಿಸೂಚಿಸಿದ ದಿನಾಂಕದಿಂದ ಅಂಥ ಮಾರ್ಪಾಟಾದ ರೂಪದಲ್ಲಿ ಮಾತ್ರ ಪರಿಣಾಮಕಾರಿಯಾಗಿರತಕ್ಕದ್ದು ಅಥವಾ ಸಂದರ್ಭಾನುಸಾರ, ಪರಿಣಾಮಕಾರಿ ಯಾಗಿರತಕ್ಕದ್ದಲ್ಲ; ಆದಾಗ್ಯೂ ಅಂಥ ಯಾವುದೇ ಮಾರ್ಪಾಟು ಅಥವಾ ರದ್ದತಿಯು ಆ ನಿಯಮದ ಮೇರೆಗೆ ಹಿಂದೆ ಮಾಡಿದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವಾಗತಕ್ಕದ್ದಲ್ಲ.

38. ವಿನಿಯಮಗಳ ರಚನಾಧಿಕಾರ.- ಪ್ರಾಧಿಕಾರವು, ಈ ಅಧಿನಿಯಮದ ಉಪಬಂಧಗಳಿಗೆ ಮತ್ತು 37ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ನಿಯಮಗಳಿಗೆ ಒಳಪಟ್ಟು ಮತ್ತು ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿಯೊಂದಿಗೆ ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕೆ ಅಧಿಸೂಚನೆಯ ಮೂಲಕ ವಿನಿಯಮಗಳನ್ನು ರಚಿಸಬಹುದು.

40. ಅಧಿನಿಯಮದ ಅಧ್ಯಾರೋಹಿ ಪರಿಣಾಮ.- ನ್ಯಾಯಾಲಯದ ಅಥವಾ ಇತರ ಪ್ರಾಧಿಕಾರದ ಯಾವುದೇ ಸಂಧಾನ, ಒಪ್ಪಂದ, ಯೋಜನೆ, ತೀರ್ಪು, ಡಿಕ್ರಿ ಅಥವಾ ಆದೇಶ ಅಥವಾ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನವನ್ನು ಪಾಲಿಸುತ್ತಿರುವ ಯಾವುದೇ ರೂಢಿ, ಆಚರಣೆಯಲ್ಲಿ ಏನೇ ಇದ್ದರೂ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು 2002ರ ಉಪಬಂಧಗಳು, ಈ ಅಧಿನಿಯಮ ಪ್ರಾರಂಭವಾದ ತರುವಾಯವೂ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳ ಅಡಿಯಲ್ಲಿ ಅಧಿಸೂಚಿತ ಸಂಸ್ಥೆಯಾಗಿ ಉಳಿಯುವ, ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನ, ಚಂದ್ರಗುತ್ತಿ, ಆಡಳಿತ ಮತ್ತು ಧಾರ್ಮಿಕ ಆಚರಣೆಗಳಿಗೆ ಸಂಬಂಧಿಸಿರುವಷ್ಟರ ಮಟ್ಟಿಗೆ, ಪ್ರಭಾವವುಳ್ಳದ್ದಾಗಿರತಕ್ಕದ್ದು.

40. ಪ್ರಾಧಿಕಾರದ ರಚನೆಯ ತತ್ಪರಿಣಾಮಗಳು.- ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಈ ಅಧಿನಿಯಮದಡಿಯಲ್ಲಿ ಪ್ರಾಧಿಕಾರವು ರಚನೆಯಾದ ದಿನಾಂಕದಿಂದ ಅಂಥ ಪ್ರಾಧಿಕಾರವು ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪ್ರಾಧಿಕಾರವಾಗಿರತಕ್ಕದ್ದು ಮತ್ತು ಅಂಥ ಪ್ರಾಧಿಕಾರವು ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರಕ್ಕೆ ರಚನೆಯಾದ ಸ್ಥಳೀಯ ಯೋಜನಾ ಪ್ರಾಧಿಕಾರದಂತೆಯೇ ಅಧಿಕಾರಗಳನ್ನು, ಪ್ರಕಾರ್ಯಗಳನ್ನು ಮತ್ತು ಕರ್ತವ್ಯಗಳನ್ನು ಈ ಅಧಿನಿಯಮದಡಿಯಲ್ಲಿ ನಿರ್ವಹಿಸತಕ್ಕದ್ದು.

41. ತೊಂದರೆಗಳ ನಿವಾರಣೆ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೆ ತರುವಲ್ಲಿ, ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಈ ಅಧಿನಿಯಮದ ಉಪಬಂಧಗಳಿಗೆ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳಿಗೆ ಅಸಂಗತವಾಗಿರದಂತೆ, ತೊಂದರೆಯ ನಿವಾರಣೆಗಾಗಿ ಅವಶ್ಯಕ ಮತ್ತು ಯುಕ್ತವೆಂದು ಕಂಡುಬರುವಂಥ ಉಪಬಂಧಗಳನ್ನು ರಚಿಸಬಹುದು.

(2) (1)ನೇ ಉಪಪ್ರಕರಣದ ಅಡಿಯಲ್ಲಿನ ಯಾವುದೇ ಅಧಿಸೂಚನೆಯ ಮೂಲಕ ಮಾಡಲಾದ ಉಪಬಂಧಗಳು ಈ ಅಧಿನಿಯಮದಲ್ಲಿ ಅಧಿನಿಯಮಿತವಾಗಿದ್ದರೆ ಹೇಗೋ ಹಾಗೆ ಪರಿಣಾಮಕಾರಿಯಾಗಿರತಕ್ಕದ್ದು ಮತ್ತು ಅಂಥ ಯಾವುದೇ ಅಧಿಸೂಚನೆಯನ್ನು, ಗೊತ್ತುಪಡಿಸಲಾದ ದಿನಕ್ಕಿಂತ ಮುಂಚಿನದಲ್ಲದ ಯಾವುದೇ ದಿನಾಂಕಕ್ಕೆ ಪೂರ್ವಾನ್ವಯವಾಗಿರುವಂತೆ ಮಾಡಬಹುದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ
(ವಿಧೇಯಕವನ್ನು ಮಂಡಿಸುವಾಗ ಲಗತ್ತಿಸಿದಂತೆ)

2025-26ರ ಆಯವ್ಯಯ ಭಾಷಣದಲ್ಲಿ, ಮಾಡಲಾದ ಪ್ರಸ್ತಾವವನ್ನು ಜಾರಿಗೆ ತರುವುದಕ್ಕಾಗಿ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನ, ಸೊರಬ ತಾಲ್ಲೂಕು, ಶಿವಮೊಗ್ಗ ಜಿಲ್ಲೆ, ಇದನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ನಿರ್ವಹಿಸಲು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರದ ರಚನೆಗೆ ಉಪಬಂಧವನ್ನು ಕಲ್ಪಿಸುವುದು ಹಾಗೂ ಅದಕ್ಕೆ ಸಂಬಂಧಿಸಿದ ಮತ್ತು ಪ್ರಾಸಂಗಿಕ ವಿಷಯಗಳಿಗಾಗಿಯೂ ಸಹ ಒಂದು ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮದಿಂದ ಯಾವುದೇ ಹೆಚ್ಚಿನ ವೆಚ್ಚವು ಉಂಟಾಗುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರದ ಕುರಿತು ಜ್ಞಾಪನ ಪತ್ರ

ಖಂಡ- 4	(3)ನೇ ಉಪಖಂಡವು ಅಧಿಕಾರೇತರ ಸದಸ್ಯರಿಗೆ ಪಾವತಿಸುವ ಭತ್ಯೆಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 12	(i) (1)ನೇ ಉಪಖಂಡವು ಪ್ರಾಧಿಕಾರದ ನೌಕರರನ್ನು ನೇಮಕ ಮಾಡಿಕೊಳ್ಳುವಂಥ ಕಾರ್ಯವಿಧಾನ ಮತ್ತು ಷರತ್ತುಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (ii) (4)ನೇ ಉಪಖಂಡವು ಪ್ರಾಧಿಕಾರದ ನೌಕರರ ಸಂಬಳಗಳು, ಭತ್ಯೆಗಳು ಮತ್ತು ಇತರ ಸೇವಾ ಷರತ್ತುಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 16	(4)ನೇ ಉಪಖಂಡವು ಸುತ್ತೋಲೆಯ ಟಿಪ್ಪಣಿಯಲ್ಲಿ ಒಳಗೊಳ್ಳುವ ವಿಷಯಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 18	(6)ನೇ ಉಪಖಂಡವು ಜಿಲ್ಲಾ ಮಟ್ಟದ ಸಮಿತಿ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಯ ಸಭೆಗಳು ನಡೆಯುವ ಅಂಥ ಸ್ಥಳ, ಅಂಥ ಸಮಯ ಮತ್ತು ಅಂಥ ಕಾರ್ಯವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 28	(1)ನೇ ಉಪಖಂಡವು ಪ್ರಾಧಿಕಾರದ ವಾರ್ಷಿಕ ಆಯವ್ಯಯವನ್ನು ಸಿದ್ಧಪಡಿಸುವ ಅಂಥ ದಿನಾಂಕ ಮತ್ತು ಅಂಥ ನಮೂನೆಯ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 29	(1)ನೇ ಉಪಖಂಡವು ಕಾರ್ಯದರ್ಶಿಯು ಅಂಥ ಲೆಕ್ಕಪತ್ರಗಳ ಪುಸ್ತಕಗಳು ಮತ್ತು ಇತರೆ ರಿಜಿಸ್ಟ್ರಾರ್‌ಗಳನ್ನು ನಿರ್ವಹಿಸುವುದು ಹಾಗೂ ಲೆಕ್ಕಪತ್ರಗಳ ವಾರ್ಷಿಕ ವಿವರ ಪಟ್ಟಿಯನ್ನು ಸಿದ್ಧಪಡಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 30	(2)ನೇ ಉಪಖಂಡವು ಪ್ರಾಧಿಕಾರವು ವರದಿಗಳನ್ನು ಸಲ್ಲಿಸುವ ಅಂಥ ದಿನಾಂಕ, ಅಂಥ ನಮೂನೆ ಮತ್ತು ಅಂಥ ಮಧ್ಯಂತರಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ- 37	ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನೆಯ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿರುತ್ತದೆ.

ರಾಮಲಿಂಗಾ ರೆಡ್ಡಿ

ಸಾರಿಗೆ ಮತ್ತು ಮುಜರಾಯಿ ಮಂತ್ರಿ

ಕೆ.ಆರ್. ಮಹಾಲಕ್ಷ್ಮಿ

ಕಾರ್ಯದರ್ಶಿ

ಕರ್ನಾಟಕ ವಿಧಾನ ಪರಿಷತ್ತು